



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A Part - IV-A	ಬೆಂಗಳೂರು, ಶುಕ್ರವಾರ, ಫೆಬ್ರವರಿ ೮, ೨೦೧೩ (ಮಾಘ ೧೯, ಶಕ ವರ್ಷ ೧೯೩೪) Bangalore, Friday, February 8, 2013 (Magha 19, Shaka Varsha 1934)	ನಂ. ೧೬೩ No. 163
---------------------------	----------------------------------------------------------------------------------------------------------------------------------	--------------------

ಸಹಕಾರ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಇ 204 ಎಂಆರ್‌ಇ 2012, ಬೆಂಗಳೂರು, ದಿನಾಂಕ: 08.02.2013

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ, 1966ರ ಕಲಂ 10(1) (i)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.

ಕ್ರಮ ಸಂಖ್ಯೆ	ಶ್ರೀ/ಶ್ರೀಮತಿ	
1.	ಸಿ.ಜೆ.ಮಂಜಪ್ಪ ಬಿನ್ ಗಣಪತಯ್ಯ ಚಿಕ್ಕತೋಟ, ಸಸರವಳ್ಳಿ ಅಂಚೆ, ಸಾಗರ ತಾಲ್ಲೂಕು	ಸದಸ್ಯರು
2.	ತ್ಯಾಗಮೂರ್ತಿ ಬಿನ್ ಭೀರಾನಾಯ್ಕ ಬಿಲಕಂದೂರು, ಅರಳಗೋಡು ಅಂಚೆ, ಸಾಗರ ತಾಲ್ಲೂಕು.	ಸದಸ್ಯರು
3	ಗಣಪತಿ ಮತ್ತಿಕೊಪ್ಪ ಬಿನ್ ಗೋವಿಂದರಾವ್ ಕಲ್ಮನೆ, ಸಾಗರ ತಾಲ್ಲೂಕು.	ಸದಸ್ಯರು
4	ಬಿ.ಜಿ. ಶ್ರೀನಿವಾಸ ಬಿನ್ ಗಣಪಯ್ಯ, ಬೇದೂರು, ಗ್ರಾಮ ಸಾಗರ ತಾಲ್ಲೂಕು	ಸದಸ್ಯರು
5	ಕಾಗೋಡು ಗಣಪತಿ ಬಿನ್ ಬಡಿಯಪ್ಪ, ಕಾಗೋಡು, ಸಾಗರ ತಾಲ್ಲೂಕು.	ಸದಸ್ಯರು
6	ಓಂಕಾರ್ ಜೈನ್ ಬಿನ್ ಶಾಂತರಾಜ್, ಚದರವಳ್ಳಿ, ಕಂದರವಳ್ಳಿ ಅಂಚೆ, ಸಾಗರ ತಾಲ್ಲೂಕು.	ಸದಸ್ಯರು
7	ತಿಮ್ಮಪ್ಪ ಬಿನ್ ಕಾಡಪ್ಪ ಹೊನ್ನಗೋಡು, ಬ್ರಾಹ್ಮಣ ಕೆಪ್ಪಗೆ ಅಂಚೆ, ಸಾಗರ ತಾಲ್ಲೂಕು.	ಸದಸ್ಯರು
8	ಲಲಿತಾ ವಿ.ರಾವ್, ಸಾಗರ ಟೌನ್, ಸಾಗರ	
9	ಚಂದ್ರಶೇಖರ್ ಬಿನ್ ಗಿಡ್ಡಪ್ಪ ನಡಕಲಸೆ, ಎಂ.ಎಲ್. ಹಳ್ಳಿ, ಸಾಗರ ತಾಲ್ಲೂಕು	ಸದಸ್ಯರು
10	ಬಿ.ಆರ್. ವೆಂಕಟೇಶ್ ಬಿನ್ ಡಿ ರಾಮಕೃಷ್ಣಪ್ಪ, ಬೆಳೆಯೂರು, ಮಾಸೂರು ಅಂಚೆ, ಸಾಗರ ತಾಲ್ಲೂಕು	ಸದಸ್ಯರು
11	ಗಣಪತಿ, ಕಳ್ಳಮಟ್ಟಿ, ತ್ಯಾಗರ್ಮಿ ಗ್ರಾಮ, ಸಾಗರ ತಾಲ್ಲೂಕು	ಸದಸ್ಯರು
12	ಪರಮೇಶ್ವರ, ಆಚಾಪುರ ಗ್ರಾಮ, ಆನಂದಪುರ ಅಂಚೆ, ಸಾಗರ ತಾಲ್ಲೂಕು.	ಸದಸ್ಯರು

ಪ್ರಕರಣ (10) (1) (ii) ರಡಿಯಲ್ಲಿ

13	ವೆಂಕಟೇಶ್ ಬಿನ್ ಶಂಕರ ಭಟ್ಟ, ಕಲ್ಮನೆ ಗ್ರಾಮ, ಸಾಗರ ತಾಲ್ಲೂಕು.	ಸದಸ್ಯರು
----	-------------------------------------------------------	---------

ಕರ್ನಾಟಕ ಕೃಷಿ ಉತ್ಪನ್ನ ಮಾರಾಟ (ನಿಯಂತ್ರಣ) ಅಧಿನಿಯಮ, 1966ರ ಕಲಂ 10(2)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಪ್ರಕರಣ 10(1)(i)ರಡಿಯಲ್ಲಿ ಮೇಲಿನಂತೆ ನಾಮನಿರ್ದೇಶನಗೊಂಡಿರುವ ಸದಸ್ಯರುಗಳ ಪೈಕಿ ಶ್ರೀ ಸಿ.ಜಿ.ಮಂಜಪ್ಪ ಬಿನ್ ಗಣಪತಯ್ಯ ಚಿಕ್ಕತೋಟ, ಸಸರವಳ್ಳಿ ಅಂಚೆ, ಸಾಗರ ತಾಲ್ಲೂಕು ಇವರನ್ನು ಅಧ್ಯಕ್ಷರನ್ನಾಗಿ ಮತ್ತು ಶ್ರೀ ತ್ಯಾಗಮೂರ್ತಿ ಬಿನ್ ಭೀರಾನಾಯ್ಕ ಬಿಲಕಂದೂರು, ಅರಳಗೋಡು ಅಂಚೆ, ಸಾಗರ ತಾಲ್ಲೂಕು, ಇವರನ್ನು ಸದರಿ ಸಮಿತಿಯ ಉಪಾಧ್ಯಕ್ಷರನ್ನಾಗಿ ನಾಮಕರಣ ಮಾಡಿದೆ

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಈ. ಪಾಪಣ್ಣ
ಸರ್ಕಾರದ ಅಧೀನ ಕಾರ್ಯದರ್ಶಿ
ಸಹಕಾರ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - I	ಬೆಂಗಳೂರು, ಶುಕ್ರವಾರ, ಫೆಬ್ರವರಿ ೮, ೨೦೧೩ (ಮಾಘ ೧೯, ಶಕ ವರ್ಷ ೧೯೩೪)	ನಂ. ೧೬೪
Part - I	Bangalore, Friday, February 8, 2013 (Magha 19, Shaka Varsha 1934)	No. 164

PROCEEDINGS OF THE GOVERNMENT OF KARNATAKA

MINORITY WELFARE SECRETARIAT

Sub: Appointment of Sri Mohammed Gouse Mohinuddin as Khazi of Shahapur and its surrounding villages – regarding.

Read: 1. Application dated: 08-06-2010 of Khazi Mohammed Gouse Mohinuddin of Shahapur Taluk, Yadgir District.
2. Letter No. KSBW/ADM/CR/275/2010-11, dated: 23-06-2011 of the Chief Executive Officer, Karnataka State Board of Wakfs, Bangalore.
3. Letter No. Kom.Bhu.Su 276/12-13, dated: 31-7-2012 from Tahsildar, Shahpur Taluk, Yadgir District.

Preamble:

Shri Mohammed Ghouse Mohinuddin S/o Khazi Mohammed Hasan Mohiuddin, resident of Shahapur in his representation read at (1) above has stated that his father Khazi Mohammed Mohiuddin expired on 18-12-2007, and he himself is performing the duties of Khazi since past 10 years satisfactorily and he has requested to appoint him as Khazi of Shahapur and its 51 surrounding villages as per Khazi Act, 1880.

The Chief Executive Officer, Karnataka State Board of Wakfs, Bangalore and Tahsildar, Shahpur in their letters read at (2) & (3) above while forwarding the report of the Wakf Officer, District Wakf Advisory Committee, Yadgir have recommended to appoint Sri Mohammed Gouse Mohiuddin S/o Late Khazi Mohammed Hassan Mohiuddin as Khazi of Shahpur and its 51 surrounding villages as per the provisions of the Khazi Act, 1880. Hence, the order.

GOVERNMENT ORDER NO. MWD 281 WES 2011, BANGALORE, DATED: 08-02-2013.

In exercise of the powers conferred under Section 2 of the Khazi Act, 1880, Government is pleased to appoint Sri Mohammed Gouse Mohiuddin S/o Late Khazi Mohammed Hassan Mohiuddin, as Khazi of Shahpur Taluk and its 51 surrounding villages as shown in Annexure, with immediate effect and until further orders.

By Order and in the name of the Governor of Karnataka

ABBAS SHARIEFF

Under Secretary to Government
Minority Welfare Department

**ANNEXURE TO GOVERNMENT ORDER NO. SWD 281 WES 2012,
DATED 08-02-2013
List of Villages comes under Shahpur Taluk, Gulbarga District**

Sl. No.	Name of Village	Sl. No.	Name of Village
1	Adilpur	27	Hothpet
2	Guttipet	28	Mudbool
3	Peth Shahpur	29	Shakaapur
4	Mohammadapur	30	Imlapur (B Gudi Camp)
5	Rakangera	31	Sadiyapur (Hulkal)
6	Thippanhalli	32	Aralahalli
7	Benakanahalli	33	Diggi
8	Hallisagar	34	Omer Doddi
9	Madanal	35	Hulkal
10	Bevinhalli	36	Saidapur (Diggi)
11	Dornahalli	37	Manganal
12	Bidarni	38	Harangera
13	Ibrahimpur	39	Darshanapur
14	Tangadi	40	Ukhal
15	Habballi	41	Wandurg
16	Hurusgundagi	42	Aldhal
17	Anabi	43	Budnoor
18	Roza Anab	44	Hoskera
19	Hossur	45	Kakkasgera
20	Rampur	46	Shattikera
21	Itga	47	Gangnal
22	Warechanhalli	48	Nagnatigi
23	Ingalgi	49	Daryapur
24	Saladpur	50	Mahal-Roza
25	Mokheapur	51	Sagar Sharif
26	Halbhavi		

ABBAS SHARIEFF

Under Secretary to Government
Minority Welfare Department

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಶುಕ್ರವಾರ, ಫೆಬ್ರವರಿ ೮, ೨೦೧೩ (ಮಾಘ ೧೯, ಶಕ ವರ್ಷ ೧೯೩೪)	ನಂ. ೧೬೫
Part - IV-A	Bangalore, Friday, February 8, 2013 (Magha 19, Shaka Varsha 1934)	No. 165

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 78 ಶಾಸನ 2012, ಬೆಂಗಳೂರು, ದಿನಾಂಕ: 08.02.2013

ಶರಣಬಸವ ವಿಶ್ವವಿದ್ಯಾಲಯ ವಿಧೇಯಕ, 2012 - ಇದಕ್ಕೆ 2013ರ ಫೆಬ್ರವರಿ ತಿಂಗಳ ಐದನೇ ದಿನಾಂಕದಂದು ಘನತೆವೆತ್ತ ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 17 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2013 ರ ಕರ್ನಾಟಕ ಅಧಿನಿಯಮ ಸಂಖ್ಯೆ: 17

(2013ರ ಜನವರಿ ಮಾಹೆಯ ಎಂಟನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಶರಣಬಸವ ವಿಶ್ವವಿದ್ಯಾಲಯ ಅಧಿನಿಯಮ, 2012

(2013ರ ಜನವರಿ ಮಾಹೆಯ ಐದನೇ ದಿನಾಂಕದಂದು ರಾಜ್ಯಪಾಲರ ಅನುಮತಿಯನ್ನು ಪಡೆಯಲಾಗಿದೆ)

ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸಿದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸಿದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಶರಣಬಸವ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕ ಮಂಡಳಿ” ಎಂದರೆ, 23ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ, 24ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ವಿದ್ಯಾಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತುಗಳಂಥವುಗಳು, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಹಾಗೂ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವೊಬ್ಬ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;

- (ಬ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) “ಸಂಘ” ಎಂದರೆ ಒಂದು ನೋಂದಾಯಿತ ಸಂಘ ಮತ್ತು ಪ್ರಾಯೋಜಿತ ಸಂಸ್ಥೆಯಾಗಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ;
- (ಕ್ಯೂ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ಸಂಘ;
- (ಆರ್) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಎಸ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಟಿ) “ಅಧ್ಯಯನ ಕೇಂದ್ರ” ಎಂದರೆ, ಶಿಕ್ಷಣದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಯು) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಎ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಶರಣಬಸವ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ಸಂಘವು ಹೊಂದಿರತಕ್ಕದ್ದು.

- (2) ಸಂಘವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.
- (3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-
- (i) ಸಂಘದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
 - (ii) ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
 - (iii) ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
 - (iv) ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
 - (v) ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
 - (vi) ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
 - (vii) ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
 - (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
 - (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
 - (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಪ್ರಿತಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿದ್ಯಾಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
 - (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ಸಂಘವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
 - (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;

(xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

(i) ಸಂಘವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;

(ii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆಯತನವನ್ನು ಹೊಂದಿರತಕ್ಕದ್ದು, ಎಂದರೆ:-

(ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;

(ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;

(ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ಸಂಘ / ಪ್ರತಿಷ್ಠಾನ / ಸಂಸ್ಥೆ / ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ಸಂಘಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಶರಣಬಸವ ವಿಶ್ವವಿದ್ಯಾಲಯ” ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಗುಲಬರ್ಗಾದಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್ಸುಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ಸಂಘವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ;

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗಾಗಿ ಅಥವಾ ಅವುಗಳ ಪ್ರಯೋಜನಕ್ಕಾಗಿ,

-ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.-

ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಪ್ರಾದೇಶಿಕ ಕೇಂದ್ರಗಳು, ಹೆಚ್ಚುವರಿ ಕ್ಯಾಂಪಸ್‌ಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನ ವಿಸ್ತೃತ ಕಾರ್ಯತಂತ್ರಗಳನ್ನು ಕೈಗೊಳ್ಳತಕ್ಕದ್ದು.-

- (i) (ಎ) ಸಿವಿಲ್, ವಾಸ್ತು ಶಿಲ್ಪ (ಆರ್ಕಿಟೆಕ್ಚರ್), ಮೆಕ್ಯಾನಿಕಲ್, ಆಟೋಮೊಬೈಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ (ಕಮ್ಯುನಿಕೇಷನ್), ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ (ಇನ್‌ಫಾರ್ಮೇಷನ್ ಟೆಕ್ನಾಲಜಿ) 3-ಡಿ ಯನ್ನು ಒಳಗೊಂಡ ವಿನ್ಯಾಸ (ಡಿಸೈನ್) ಮತ್ತು ಮುದ್ರಣ ತಾಂತ್ರಿಕತೆ (ಪ್ರಿಂಟಿಂಗ್ ಟೆಕ್ನಾಲಜಿ), ಪರಿಸರ ಇಂಜಿನಿಯರಿಂಗ್ (ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್), ಜೈವಿಕ ತಂತ್ರಜ್ಞಾನ (ಬಯೋ-ಟೆಕ್ನಾಲಜಿ), ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್ ಟೆಕ್ನಾಲಜಿ), ನ್ಯಾನೊ ಸಾಮಗ್ರಿಗಳು ಮತ್ತು ತಂತ್ರಜ್ಞಾನ (ಟೆಕ್ನಾಲಜಿ) ಇವುಗಳನ್ನು ಒಳಗೊಂಡ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮತ್ತು ಅಂತರ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಇತರ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಕ್ಷೇತ್ರಗಳು;
- (ಬಿ) ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ನ್ಯಾಚುರೋಪತಿ, ಔಷಧ ತಯಾರಿಕಾ ಶಾಸ್ತ್ರ, ನರ್ಸಿಂಗ್ ಇವುಗಳನ್ನು ಒಳಗೊಂಡ ಆರೋಗ್ಯ ವಿಜ್ಞಾನಗಳು ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಸಿ) ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆ ಅಥವಾ ಕಾಲೇಜು ಅಥವಾ ಕೇಂದ್ರ;
- (ಡಿ) ವ್ಯವಹಾರ ನಿರ್ವಹಣೆ, ಪ್ರವಾಸೋದ್ಯಮ ನಿರ್ವಹಣೆ, ಹೋಟೆಲ್ ನಿರ್ವಹಣೆ, ಆತಿಥ್ಯ ನಿರ್ವಹಣೆ, ಆಸ್ಪತ್ರೆ ನಿರ್ವಹಣೆ, ವಿಪತ್ತು ನಿರ್ವಹಣೆ, ಅಪಾಯ ನಿರ್ವಹಣೆಗಳನ್ನು ಒಳಗೊಂಡ ನಿರ್ವಹಣೆ ಮತ್ತು ತಾಂತ್ರಿಕತೆ; ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಇ) ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಿತ ಶಾಸ್ತ್ರ, ಕಂಪ್ಯೂಟರ್ ಸೈನ್ಸ್, ರಾಸಾಯನಿಕ ಮತ್ತು ಪರಿಸರ ವಿಜ್ಞಾನ, ಜೀವಿ ವಿಜ್ಞಾನ, ಭೂ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ, ನ್ಯಾನೋ ವಿಜ್ಞಾನ ಮತ್ತು ನ್ಯಾನೋ ಸಾಮಗ್ರಿಗಳನ್ನೂ ಒಳಗೊಂಡಂತೆ ನಿಸರ್ಗ ವಿಜ್ಞಾನ ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಅಧ್ಯಯನದ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರ;
- (ಎಫ್) ಇತಿಹಾಸ, ಕನ್ನಡ, ಅರ್ಥಶಾಸ್ತ್ರ, ರಾಜಕೀಯ ಶಾಸ್ತ್ರ, ಪತ್ರಿಕೋದ್ಯಮ, ಪ್ರವಾಸೋದ್ಯಮ, ಕಾನೂನು, ತತ್ತ್ವಶಾಸ್ತ್ರ, ಪುರಾಣಗಳು ಮತ್ತು ಪ್ರವಚನಗಳು, ಸಂಗೀತ, ಕಲೆ, 3-ಡಿ ವಿನ್ಯಾಸವನ್ನು ಒಳಗೊಂಡ ಪ್ರಾಶಸ್ತ್ಯ ವಿನ್ಯಾಸ, ಆನಿಮೇಷನ್, ಸಂಸ್ಕೃತಿ, ಸಾಮಾಜಿಕ ಕಾರ್ಯಗಳು, ಸಂಸ್ಕೃತ, ಆಂಗ್ಲ, ಇತರ ಭಾರತೀಯ ಮತ್ತು ವಿದೇಶಿ ಭಾಷೆಗಳನ್ನು ಒಳಗೊಂಡ ಮಾನವಿಕ ಶಾಸ್ತ್ರಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅಂತರ ವಿಷಯ ಕ್ಷೇತ್ರಗಳನ್ನೂ ಒಳಗೊಂಡ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಜಿ) ವಿಶ್ವದಾದ್ಯಂತ ಅಧ್ಯಯನದ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು ಅಥವಾ ಅಧ್ಯಯನದ ವಿಷಯಗಳು ಅಥವಾ ಕ್ಷೇತ್ರಗಳು.

-ಇಂಥ ವಿಷಯಗಳಲ್ಲಿ ಪ್ರಾರಂಭಿಕ ಶಿಕ್ಷಣ, ಪ್ರೌಢಶಿಕ್ಷಣ, ಉನ್ನತ ಶಿಕ್ಷಣಗಳಂಥ ವಿವಿಧ ಹಂತಗಳಲ್ಲಿ ಶಿಕ್ಷಣ, ಬೋಧನೆ ಮತ್ತು ಬರವಣಿಗೆ ಮತ್ತು ಓದನ್ನು ಒಳಗೊಂಡಂತೆ ಕಲಿಕೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಅವಕಾಶವನ್ನು ಕಲ್ಪಿಸಿ ಜ್ಞಾನದ ಜಗತ್ತಿನ ಪರಿಯನ್ನು ವಿಸ್ತರಿಸುವುದು.

- (ii) ಬೋಧಕರಿಗಾಗಿ, ಬೋಧಕ ಶಿಕ್ಷಕರಿಗಾಗಿ, ಉನ್ನತ ಹಾಗೂ ವೃತ್ತಿ ಶಿಕ್ಷಣ ಕ್ಷೇತ್ರಗಳಲ್ಲಿನ ಬೋಧಕರಿಗಾಗಿ, ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ನಿರ್ಮಾಣ ಮತ್ತು ಅಭಿವೃದ್ಧಿ ವ್ಯವಸ್ಥೆಯನ್ನು ಶಿಕ್ಷಣ ಮತ್ತು ಇತರ ವ್ಯವಸ್ಥೆಗಳಲ್ಲಿನ ರಾಜಕೀಯ ನಾಯಕರು, ಆಡಳಿತಗಾರರು ಮತ್ತು ಅಭಿವೃದ್ಧಿ ವೃತ್ತಿಪರರಿಗಾಗಿ ನಾಯಕತ್ವದ ತರಬೇತಿಯನ್ನು ವಿದ್ಯಾರ್ಥಿಗಳನ್ನು ಮತ್ತು ನೀಡುವುದು;
- (iii) (ಎ) ನಿರ್ದರಣೆಯ ಆಧುನಿಕ ವಿಧಾನಗಳನ್ನು ಒಳಗೊಂಡಂತೆ ವಿವಿಧ ವಿಧಾನಗಳ ಮೂಲಕ ಮೌಲ್ಯಮಾಪನ ಮಾಡಿದ ಶೈಕ್ಷಣಿಕ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿರುವುದರ ಆಧಾರದ ಮೇಲೆ; ಮತ್ತು
- (ಬಿ) ಮೂಲ ಪುಸ್ತಕ ಅಥವಾ ಪುಸ್ತಕಗಳ ಬರವಣಿಗೆ, ಸಂಶೋಧನಾ ಲೇಖನಗಳ ಪ್ರಕಟಣೆ, ಕಲಿಕೆಯ ವಿವಿಧ ಕ್ಷೇತ್ರಗಳಲ್ಲಿನ ತಜ್ಞ ವ್ಯಕ್ತಿಗಳು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿನ ಸೇವೆಗಳಂಥ ಅಸಾಧಾರಣ ಕೊಡುಗೆಗಳನ್ನು ನೀಡಿದುದರ ಆಧಾರದ ಮೇಲೆ.

-ಪದವಿಗಳನ್ನು, ಪಿಜಿ ಡಿಪ್ಲೊಮಾಗಳನ್ನು ಒಳಗೊಂಡ ಡಿಪ್ಲೊಮಾಗಳನ್ನು, ದ್ವಿ ಪದವಿ, ಪ್ರೊಗ್ರಾಮ್‌ಗಳನ್ನು, ಸಂಯೋಜಿತ ಕೋರ್ಸ್‌ಗಳನ್ನು, ಪ್ರಮಾಣ ಪತ್ರಗಳನ್ನು ಮತ್ತು ಪಾರಿತೋಷಕಗಳು, ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು.

- (iv) ವಿದ್ಯಾರ್ಥಿಗಳಿಗೆ, ಬೋಧಕ ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮಗಳು ಮತ್ತು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ನೀಡಲು ಯಾವುದೇ ಇತರ ವಿಶ್ವವಿದ್ಯಾಲಯಗಳು ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಘಟನೆಗಳು, ಕೈಗಾರಿಕಾ ಸಂಘ, ವೃತ್ತಿಪರ ಸಂಘಗಳು ಅಥವಾ ಇತರ ಸಂಘಗಳೊಂದಿಗೆ ಸಹಯೋಗವನ್ನು ಕಲ್ಪಿಸುವುದು;
- (v) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (vi) ಒಂದೇ ತೆರನಾದ ದೃಷ್ಟಿ, ಗುರಿ, ಕಾರ್ಯತಂತ್ರದ ರಚನೆ ಮತ್ತು ಉದ್ದೇಶಗಳನ್ನು ಹೊಂದಿರುವ ಯಾವುದೇ ಇತರ ಸಂಸ್ಥೆ ಅಥವಾ ಸಂಸ್ಥೆಗಳೊಂದಿಗಿನ ಸಹಭಾಗಿತ್ವ, ಸಹಯೋಗ, ಸಹಕಾರ, ಸಹ-ಪಾಲುದಾರಿಕೆ, ಕಾರ್ಯತಂತ್ರ ಅಥವಾ ಪರಸ್ಪರ ಅನುಕೂಲಕರವಾದಂಥ ಯಾವುದೇ ವಿಧಾನದಿಂದ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕ್ಲ್ಟಿ), ಸಂಶೋಧಕರು ಮತ್ತು ಪೂರಕ ಸಿಬ್ಬಂದಿಯ ಸುಧಾರಣೆ ಮತ್ತು ತರಬೇತಿಗಾಗಿ, ಕಾರ್ಯಕ್ರಮಗಳನ್ನು ಪ್ರಾರಂಭಿಸುವುದು ಮತ್ತು ಕೈಗೊಳ್ಳುವುದು;
- (vii) ಯಾವುದೇ ಸಂಸ್ಥೆಯೊಂದಿಗೆ ಜೊತೆಗೂಡಿ ಸಂಶೋಧನೆಯನ್ನು ನಡೆಸುವುದು ಮತ್ತು ಸಮರ್ಥನೆಗೊಳಿಸುವುದು.
- (viii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (ix) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದ ಅಂಥ ಕ್ಯಾಂಪಸ್ಸುಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜುಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಬೋಧಕ ಸಿಬ್ಬಂದಿ (ಫ್ಯಾಕ್ಲ್ಟಿ), ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್ಸಿನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಸಂಘದ ಮತ್ತು ದತ್ತಿಯ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತು ಮಾಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯಕ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದ ಅಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗವನ್ನು ಹೊಂದುವುದು;

- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗ ಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮವೂ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ಪಡೆದುಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು;

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ವಿಜ್ಞಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು;

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತುಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸುಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹ ಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ;
- (viii) ಡೀನ್;
- (ix) ಕುಲಸಚಿವರು ಮೌಲ್ಯಮಾಪನ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.- (1) ಕರ್ನಾಟಕದ ಘನತೆವತ್ತೆ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳನ್ನು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಸಂಸ್ಥಾಪಿತ ನ್ಯಾಸಧಾರಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;

- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.-(1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶಕ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೈರು ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರ ಲಿಖಿತ ಅನುಮೋದನೆಯೊಂದಿಗೆ, ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.— ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:—

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.— (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:—

- (i) ಕುಲಾಧಿಪತಿಯವರು — ಅಧ್ಯಕ್ಷರು;
- (ii) ಕುಲಪತಿಯವರು — ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;

(vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;

(viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯ ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

(8) ಕಾರ್ಯಸೂಚಿ ವಿಷಯದ ಪರವಾಗಿ ಕುಲಾಧಿಪತಿಯವರು ಸಕಾರಾತ್ಮಕ ಮತದಾನವನ್ನು ಅನುಸರಿಸಿದ ಹೊರತಾಗಿ ಯಾವುದೇ ಕಾರ್ಯಸೂಚಿ ವಿಷಯಗಳ ಸಂಬಂಧದಲ್ಲಿ, ತಮ್ಮ ಸಭೆಯಲ್ಲಿ ಪ್ರಬಂಧಕ ಮಂಡಳಿಯು ಯಾವುದೇ ಗೊತ್ತುವಳಿಯನ್ನು ಹೊರಡಿಸತಕ್ಕದ್ದಲ್ಲ ಅಥವಾ ಯಾವುದೇ ನಿರ್ಧಾರವನ್ನು ಕೈಗೊಳ್ಳತಕ್ಕದ್ದಲ್ಲ.

(9) ಪ್ರಬಂಧಕ ಮಂಡಳಿಯ ಸಭೆಯ ಅಭಿಪ್ರಾಯದಲ್ಲಿ ವಿವಾದ ಉಂಟಾದ ಸಂದರ್ಭದಲ್ಲಿ, ವಿಷಯವನ್ನು ಪ್ರಾಯೋಜಕ ಸಂಸ್ಥೆಗೆ ಉಲ್ಲೇಖಿಸತಕ್ಕದ್ದು ಮತ್ತು ಅಂಥ ವಿಷಯದ ಸಂಬಂಧದಲ್ಲಿ ಪ್ರಾಯೋಜಕ ಸಂಸ್ಥೆಯ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹ ಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮ ನಿರ್ದೇಶಿತರು;
- (v) ಕುಲಾಧಿಪತಿಗಳು ನಾಮ ನಿರ್ದೇಶಿಸಬಹುದಾದ ವ್ಯಾಸಂಗ ವಿಭಾಗಗಳ ಇಬ್ಬರು ಡೀನ್‌ಗಳು;
- (vi) ಕುಲಸಚಿವರು ಮೌಲ್ಯಮಾಪನ.

(2) ಕುಲಪತಿಯು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷನಾಗಿರತಕ್ಕದ್ದು ಮತ್ತು ರಿಜಿಸ್ಟ್ರಾರನು, ರಿಜಿಸ್ಟ್ರಾರನ ಗೈರು ಹಾಜರಿಯಲ್ಲಿ, ರಿಜಿಸ್ಟ್ರಾರ್ ಮೌಲ್ಯಮಾಪನ ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.
- (v) ಕುಲಸಚಿವರು ಮೌಲ್ಯಮಾಪನ - ಸದಸ್ಯರು
- (vi) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು - ಸದಸ್ಯರು

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಪರಿಷತ್ತು-(1) ಸಂಶೋಧನಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯು ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ ಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ
- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
- (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

27. ಹಣಕಾಸು ಸಮಿತಿ-(1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು
- (ii) ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಸದಸ್ಯರು
- (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ
- (v) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು - ಸದಸ್ಯರು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು; ಮತ್ತು
- (vii) ಕುಲಸಚಿವರು ಮೌಲ್ಯಮಾಪನ - ಸದಸ್ಯರು

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇ ಆಗಲಿ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

- ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಉಲ್ಲಂಘನೆಯ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;

- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿಯ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. ವಿನಿಯಮಗಳ ರಚನೆ ವಿಧಾನ.- ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.- ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. ಶುಲ್ಕ ನಿಯಂತ್ರಣ ಸಮಿತಿ.-(1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

- (2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಯಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಯಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- ಮೊದಲ ಕುಲಸಚಿವರನ್ನು, ಮೊದಲ ಕುಲಸಚಿವರು ಮೌಲ್ಯಮಾಪನ ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಈ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಅದಕ್ಕಿಂತ ಕಡಿಮೆ ಮಾಡತಕ್ಕದ್ದಲ್ಲ;

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ದೇಣಿಗೆಗಳು ಮತ್ತು ಕಾಲಕಾಲಕ್ಕೆ ಸ್ವೀಕರಿಸಲಾದ ಇತರ ನಿಧಿಯನ್ನು ಒಳಗೊಂಡ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದ ಅಂಥ ನಿಧಿಯನ್ನು ಹೊಂದಿರುವ ಒಂದು ವಿಶ್ವವಿದ್ಯಾಲಯ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು / ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವುದನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;

(ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು / ವಂತಿಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;

(ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು / ವಂತಿಗಳು; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯು ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯು ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. **ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. **ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.-** ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. **ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.-** ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. **ದಂಡಗಳು.-** (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳ ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವರಡರಿಂದಲೂ ದಂಡಿತನಾಗತಕ್ಕದ್ದು;

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

57. **ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.-** ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. **ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.-** (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟೀಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತ ವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟೀಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ಮೀಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಜಿ.ಕೆ.ಬೋರೇಗೌಡ

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಶುಕ್ರವಾರ, ಫೆಬ್ರವರಿ ೮, ೨೦೧೩ (ಮಾಘ ೧೯, ಶಕ ವರ್ಷ ೧೯೩೪)	ನಂ. ೧೬೬
Part - IV-A	Bangalore, Friday, February 8, 2013 (Magha 19, Shaka Varsha 1934)	No. 166

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯೆ 79 ಶಾಸನ 2012, ಬೆಂಗಳೂರು, ದಿನಾಂಕ: 08.02.2013

ಆದಿಚುಂಚನಗಿರಿ ವಿಶ್ವವಿದ್ಯಾಲಯ ವಿಧೇಯಕ, 2012 - ಇದಕ್ಕೆ 2013ರ ಫೆಬ್ರವರಿ ತಿಂಗಳ ಐದನೇ ದಿನಾಂಕದಂದು ಘನತೆವತ್ತ ರಾಜ್ಯಪಾಲರ ಬೃಹದ್ದೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 18 ಎಂಬುದಾಗಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2013 ರ ಕರ್ನಾಟಕ ಅಧಿನಿಯಮ ಸಂಖ್ಯೆ: 18

(2013ರ ಜನವರಿ ಮಾಹೆಯ ಎಂಟನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012

(2013ರ ಜನವರಿ ಮಾಹೆಯ ಐದನೇ ದಿನಾಂಕದಂದು ರಾಜ್ಯಪಾಲರ ಅನುಮತಿಯನ್ನು ಪಡೆಯಲಾಗಿದೆ)

ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸುವ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಆರೋಗ್ಯ ವಿಜ್ಞಾನಗಳು, ಕೃಷಿ ವಿಜ್ಞಾನಗಳು ಮತ್ತು ತಂತ್ರಜ್ಞಾನ, ವ್ಯವಸ್ಥಾಪನೆ ಮತ್ತು ತಂತ್ರಜ್ಞಾನ, ನೈಸರ್ಗಿಕ ವಿಜ್ಞಾನಗಳು, ಮಾನವಿಕಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷ್ಠಾನಗೊಳಿಸುವ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;

(ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;

(ಸಿ) “ಪ್ರಬಂಧಕ ಮಂಡಳಿ” ಎಂದರೆ, 23ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ;

(ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ, 24ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;

(ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;

(ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;

- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ವಿದ್ಯಾಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತುಗಳಂಥವುಗಳು, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಹಾಗೂ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವೂಬ್ಬ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) “ನ್ಯಾಸ” ಎಂದರೆ ಒಂದು ನೋಂದಾಯಿತ ನ್ಯಾಸ ಮತ್ತು ಪ್ರಾಯೋಜಿತ ಸಂಸ್ಥೆಯಾಗಿರುವ ಆದಿಚುಂಚನಗಿರಿ ಶಿಕ್ಷಣ ನ್ಯಾಸ;
- (ಕ್ಯೂ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ;
- (ಆರ್) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಎಸ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಟಿ) “ಅಧ್ಯಯನ ಕೇಂದ್ರ” ಎಂದರೆ, ಶಿಕ್ಷಣದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಯು) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಆದಿಚುಂಚನಗಿರಿ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ:- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

(2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

(i) ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ದೈಯೋದ್ದೇಶಗಳು;

- (ii) ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- (iii) ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- (iv) ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಘಾತಕಲ್ಪಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- (v) ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- (vi) ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- (vii) ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಪರಿಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆಯತನವನ್ನು ಹೊಂದಿರತಕ್ಕದ್ದು, ಎಂದರೆ:-
 - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
 - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
 - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ / ಪ್ರತಿಷ್ಠಾನ / ಸಂಸ್ಥೆ / ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಆದಿಚುಂಚನಗಿರಿ ವಿಶ್ವವಿದ್ಯಾಲಯ” ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಮಂಡ್ಯ ಜಿಲ್ಲೆಯಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

- (ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ
- (ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು
- (ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗಾಗಿ ಅಥವಾ ಅವುಗಳ ಪ್ರಯೋಜನಕ್ಕಾಗಿ,

-ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಪ್ರಾದೇಶಿಕ ಕೇಂದ್ರಗಳು, ಹೆಚ್ಚುವರಿ ಕ್ಯಾಂಪಸ್‌ಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನ ವಿಸ್ತೃತ ಕಾರ್ಯತಂತ್ರಗಳನ್ನು ಕೈಗೊಳ್ಳತಕ್ಕದ್ದು:-

- (i) (ಎ) ಸಿವಿಲ್, ವಾಸ್ತು ಶಿಲ್ಪ (ಆರ್ಟಿಟೆಕ್ಚರ್), ಮೆಕ್ಯಾನಿಕಲ್, ಆಟೋಮೊಬೈಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ (ಕಮ್ಯುನಿಕೇಷನ್), ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಮಾಹಿತಿ ತಂತ್ರಜ್ಞಾನ (ಇನ್‌ಫಾರ್ಮೇಷನ್ ಟೆಕ್ನಾಲಜಿ) 3-ಡಿನ್ಯನ್ನು ಒಳಗೊಂಡ ವಿನ್ಯಾಸ (ಡಿಸೈನ್) ಮತ್ತು ಮುದ್ರಣ ತಾಂತ್ರಿಕತೆ (ಪ್ರಿಂಟಿಂಗ್ ಟೆಕ್ನಾಲಜಿ), ಪರಿಸರ ಇಂಜಿನಿಯರಿಂಗ್ (ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್), ಜೈವಿಕ ತಂತ್ರಜ್ಞಾನ (ಬಯೋ-ಟೆಕ್ನಾಲಜಿ), ಬಾಹ್ಯಾಕಾಶ ತಂತ್ರಜ್ಞಾನ (ಸ್ಪೇಸ್ ಟೆಕ್ನಾಲಜಿ), ನ್ಯಾನೊ ವಿಷಯಗಳು ಮತ್ತು ತಂತ್ರಜ್ಞಾನ (ಟೆಕ್ನಾಲಜಿ) ಇವುಗಳನ್ನು ಒಳಗೊಂಡ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮತ್ತು ಅಂತರ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಇತರ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಕ್ಷೇತ್ರಗಳು;
- (ಬಿ) ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ, ನ್ಯಾಚುರೋಪತಿ, ಔಷಧ ತಯಾರಿಕಾ ಶಾಸ್ತ್ರ, ನರ್ಸಿಂಗ್ ಇವುಗಳನ್ನು ಒಳಗೊಂಡ ಆರೋಗ್ಯ ವಿಜ್ಞಾನಗಳು ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಸಿ) ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಶಾಲೆ ಅಥವಾ ಕಾಲೇಜು ಅಥವಾ ಕೇಂದ್ರ;
- (ಡಿ) ವ್ಯವಹಾರ ನಿರ್ವಹಣೆ, ಪ್ರವಾಸೋದ್ಯಮ ನಿರ್ವಹಣೆ, ಹೋಟೆಲ್ ನಿರ್ವಹಣೆ, ಆತಿಥ್ಯ ನಿರ್ವಹಣೆ, ಆಸ್ತಿ ನಿರ್ವಹಣೆ, ವಿಪತ್ತು ನಿರ್ವಹಣೆ, ಅಪಾಯ ನಿರ್ವಹಣೆಗಳನ್ನು ಒಳಗೊಂಡ ನಿರ್ವಹಣೆ ಮತ್ತು ತಾಂತ್ರಿಕತೆ; ಮತ್ತು ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಇ) ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಿತ ಶಾಸ್ತ್ರ, ಕಂಪ್ಯೂಟರ್ ಸೈನ್ಸ್, ರಾಸಾಯನಿಕ ಮತ್ತು ಪರಿಸರ ವಿಜ್ಞಾನ, ಜೀವಿ ವಿಜ್ಞಾನ, ಭೂ ವಿಜ್ಞಾನ, ಬಾಹ್ಯಾಕಾಶ ವಿಜ್ಞಾನ, ನ್ಯಾನೋ ವಿಜ್ಞಾನ ಮತ್ತು ನ್ಯಾನೋ ವಿಷಯಗಳನ್ನೂ ಒಳಗೊಂಡಂತೆ ನಿಸರ್ಗ ವಿಜ್ಞಾನ ಮತ್ತು

ಅಂತರ್ ವಿಷಯಗಳು ಮುಂತಾದವುಗಳನ್ನು ಒಳಗೊಂಡಂತೆ ಅಧ್ಯಯನದ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರ;

- (ಎಫ್) ಇತಿಹಾಸ, ಕನ್ನಡ, ಅರ್ಥಶಾಸ್ತ್ರ, ರಾಜಕೀಯ ಶಾಸ್ತ್ರ, ಪತ್ರಿಕೋದ್ಯಮ, ಪ್ರವಾಸೋದ್ಯಮ, ಕಾನೂನು, ತತ್ವಶಾಸ್ತ್ರ, ಪುರಾಣಗಳು ಮತ್ತು ಪ್ರವಚನಗಳು, ಸಂಗೀತ, ಕಲೆ, 3-ಡಿ ವಿನ್ಯಾಸವನ್ನು ಒಳಗೊಂಡ ಪ್ಯಾಶನ್ ವಿನ್ಯಾಸ, ಆನ್‌ಲೈನ್, ಸಂಸ್ಕೃತಿ, ಸಾಮಾಜಿಕ ಕಾರ್ಯಗಳು, ಸಂಸ್ಕೃತ, ಆಂಗ್ಲ, ಇತರ ಭಾರತೀಯ ಮತ್ತು ವಿದೇಶಿ ಭಾಷೆಗಳನ್ನು ಒಳಗೊಂಡ ಮಾನವಿಕ ಶಾಸ್ತ್ರಗಳು ಮತ್ತು ಸಮಾಜ ವಿಜ್ಞಾನಗಳು ಹಾಗೂ ಅಂತರ ವಿಷಯ ಕ್ಷೇತ್ರಗಳನ್ನೂ ಒಳಗೊಂಡ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು;
- (ಜಿ) ವಿಶ್ವದಾದ್ಯಂತ ಅಧ್ಯಯನದ ಹೊಸದಾಗಿ ರೂಪುಗೊಳ್ಳುತ್ತಿರುವ ಯಾವುದೇ ಇತರ ಕ್ಷೇತ್ರಗಳು ಅಥವಾ ಅಧ್ಯಯನದ ವಿಷಯಗಳು ಅಥವಾ ಕ್ಷೇತ್ರಗಳು.

-ಇಂಥ ವಿಷಯಗಳಲ್ಲಿ ಪ್ರಾರಂಭಿಕ ಶಿಕ್ಷಣ, ಪ್ರೌಢಶಿಕ್ಷಣ, ಉನ್ನತ ಶಿಕ್ಷಣಗಳಂಥ ವಿವಿಧ ಹಂತಗಳಲ್ಲಿ ಶಿಕ್ಷಣ, ಬೋಧನೆ ಮತ್ತು ಬರವಣಿಗೆ ಮತ್ತು ಓದನ್ನು ಒಳಗೊಂಡಂತೆ ಕಲಿಕೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಅವಕಾಶವನ್ನು ಕಲ್ಪಿಸಿ ಜ್ಞಾನದ ಜಗತ್ತಿನ ಪರಿಧಿಯನ್ನು ವಿಸ್ತರಿಸುವುದು.

- (ii) ಬೋಧಕರಿಗಾಗಿ, ಬೋಧಕ ಶಿಕ್ಷಕರಿಗಾಗಿ, ಉನ್ನತ ಹಾಗೂ ವೃತ್ತಿ ಶಿಕ್ಷಣ ಕ್ಷೇತ್ರಗಳಲ್ಲಿನ ಬೋಧಕರಿಗಾಗಿ, ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ನಿರ್ಮಾಣ ಮತ್ತು ಅಭಿವೃದ್ಧಿ ವ್ಯವಸ್ಥೆಯನ್ನು ಶಿಕ್ಷಣ ಮತ್ತು ಇತರ ವ್ಯವಸ್ಥೆಗಳಲ್ಲಿನ ರಾಜಕೀಯ ನಾಯಕರು, ಆಡಳಿತಗಾರರು ಮತ್ತು ಅಭಿವೃದ್ಧಿ ವೃತ್ತಿಪರರಿಗಾಗಿ ನಾಯಕತ್ವದ ತರಬೇತಿಯನ್ನು ವಿನ್ಯಾಸಗೊಳಿಸುವುದು ಮತ್ತು ನೀಡುವುದು;
- (iii) (ಎ) ನಿರ್ಧರಣೆಯ ಆಧುನಿಕ ವಿಧಾನಗಳನ್ನು ಒಳಗೊಂಡಂತೆ ವಿವಿಧ ವಿಧಾನಗಳ ಮೂಲಕ ಮೌಲ್ಯಮಾಪನ ಮಾಡಿದ ಶೈಕ್ಷಣಿಕ ಕಾರ್ಯವನ್ನು ಯಶಸ್ವಿಯಾಗಿ ಪೂರೈಸಿರುವುದರ ಆಧಾರದ ಮೇಲೆ; ಮತ್ತು
- (ಬಿ) ಮೂಲ ಪುಸ್ತಕ ಅಥವಾ ಪುಸ್ತಕಗಳ ಬರವಣಿಗೆ, ಸಂಶೋಧನಾ ಲೇಖನಗಳ ಪ್ರಕಟಣೆ, ಕಲಿಕೆಯ ವಿವಿಧ ಕ್ಷೇತ್ರಗಳಲ್ಲಿನ ತಜ್ಞ ವ್ಯಕ್ತಿಗಳು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿನ ಸೇವೆಗಳಂಥ ಅಸಾಧಾರಣ ಕೊಡುಗೆಗಳನ್ನು ನೀಡಿದುದರ ಆಧಾರದ ಮೇಲೆ,

-ಪದವಿಗಳನ್ನು, ಪಿಜಿ ಡಿಪ್ಲೊಮಾಗಳನ್ನು ಒಳಗೊಂಡ ಡಿಪ್ಲೊಮಾಗಳನ್ನು, ಡ್ವಿ ಪದವಿ, ಪೋಗ್ರಾಮ್‌ಗಳನ್ನು, ಸಂಯೋಜಿತ ಕೋರ್ಸುಗಳನ್ನು, ಪ್ರಮಾಣ ಪತ್ರಗಳನ್ನು ಮತ್ತು ಪಾರಿತೋಷಕಗಳು, ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು.

- (iv) ವಿದ್ಯಾರ್ಥಿಗಳಿಗೆ, ಬೋಧಕ ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳು, ತರಬೇತಿ ಕಾರ್ಯಕ್ರಮಗಳು ಮತ್ತು ವಿಚಾರ ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ನೀಡಲು ಯಾವುದೇ ಇತರ ವಿಶ್ವವಿದ್ಯಾಲಯಗಳು ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಘಟನೆಗಳು, ಕೈಗಾರಿಕಾ ಸಂಘ, ವೃತ್ತಿಪರ ಸಂಘಗಳು ಅಥವಾ ಇತರ ಸಂಘಗಳೊಂದಿಗೆ ಸಹಯೋಗವನ್ನು ಕಲ್ಪಿಸುವುದು;
- (v) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (vi) ಒಂದೇ ತೆರನಾದ ದೃಷ್ಟಿ, ಗುರಿ, ಕಾರ್ಯತಂತ್ರದ ರಚನೆ ಮತ್ತು ಉದ್ದೇಶಗಳನ್ನು ಹೊಂದಿರುವ ಯಾವುದೇ ಇತರ ಸಂಸ್ಥೆ ಅಥವಾ ಸಂಸ್ಥೆಗಳೊಂದಿಗಿನ ಸಹಭಾಗಿತ್ವ ಸಹಯೋಗ, ಸಹಕಾರ, ಸಹ-ಪಾಲುದಾರಿಕೆ, ಕಾರ್ಯತಂತ್ರ ಅಥವಾ ಪರಸ್ಪರ ಅನುಕೂಲಕರವಾದಂಥ ಯಾವುದೇ ವಿಧಾನದಿಂದ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ), ಸಂಶೋಧಕರು ಮತ್ತು ಪೂರಕ ಸಿಬ್ಬಂದಿಯ ಸುಧಾರಣೆ ಮತ್ತು ತರಬೇತಿಗಾಗಿ, ಕಾರ್ಯಕ್ರಮಗಳನ್ನು ಪ್ರಾರಂಭಿಸುವುದು ಮತ್ತು ಕೈಗೊಳ್ಳುವುದು;
- (vii) ಯಾವುದೇ ಸಂಸ್ಥೆಯೊಂದಿಗೆ ಜೊತೆಗೂಡಿ ಸಂಶೋಧನೆಯನ್ನು ನಡೆಸುವುದು ಮತ್ತು ಸಮರ್ಥನೆಗೊಳಿಸುವುದು.
- (viii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (ix) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಕೈಗೊಳ್ಳುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದ ಅಂಥ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;

- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡ್‌ಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಬೋಧಕ ಸಿಬ್ಬಂದಿ (ಫ್ಯಾಕ್ಲ್ಟಿ), ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಸಂಘದ ಮತ್ತು ದತ್ತಿಯ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತು ಮಾಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯಕ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದ ಅಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗವನ್ನು ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಡೈನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮವೂ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ಪಡೆದುಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ವ್ಯವಸ್ಥಾಪನಾ ಮಂಡಳಿಯ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು.

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು;

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತು ಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸುಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿಯ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ;
- (viii) ಡೀನ್;
- (ix) ಕುಲಸಚಿವರು ಮೌಲ್ಯಮಾಪನ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.- (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಣೆಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ

ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಸಂಸ್ಥಾಪಿತ ನ್ಯಾಸಧಾರಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶಕ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರ ಲಿಖಿತ ಅನುಮೋದನೆಯೊಂದಿಗೆ, ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;

- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

(8) ಕಾರ್ಯಸೂಚಿ ವಿಷಯದ ಪರವಾಗಿ ಕುಲಾಧಿಪತಿಯವರು ಸಕಾರಾತ್ಮಕ ಮತದಾನವನ್ನು ಅನುಸರಿಸಿದ ಹೊರತಾಗಿ ಯಾವುದೇ ಕಾರ್ಯಸೂಚಿ ವಿಷಯಗಳ ಸಂಬಂಧದಲ್ಲಿ, ತಮ್ಮ ಸಭೆಯಲ್ಲಿ ಪ್ರಬಂಧಕ ಮಂಡಳಿಯು ಯಾವುದೇ ಗೊತ್ತುವಳಿಯನ್ನು ಹೊರಡಿಸತಕ್ಕದ್ದಲ್ಲ ಅಥವಾ ಯಾವುದೇ ನಿರ್ಧಾರವನ್ನು ಕೈಗೊಳ್ಳತಕ್ಕದ್ದಲ್ಲ.

(9) ಪ್ರಬಂಧಕ ಮಂಡಳಿಯ ಸಭೆಯ ಅಭಿಪ್ರಾಯದಲ್ಲಿ ವಿವಾದ ಉಂಟಾದ ಸಂದರ್ಭದಲ್ಲಿ, ವಿಷಯವನ್ನು ಪ್ರಾಯೋಜಕ ಸಂಸ್ಥೆಗೆ ಉಲ್ಲೇಖಿಸತಕ್ಕದ್ದು ಮತ್ತು ಅಂಥ ವಿಷಯದ ಸಂಬಂಧದಲ್ಲಿ ಪ್ರಾಯೋಜಕ ಸಂಸ್ಥೆಯ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಾಧಿಪತಿಗಳು ನಾಮನಿರ್ದೇಶಿಸಬಹುದಾದ ವ್ಯಾಸಂಗ ವಿಭಾಗಗಳ ಇಬ್ಬರು ಡೀನ್‌ಗಳು;
- (vi) ಕುಲಸಚಿವರು ಮೌಲ್ಯಮಾಪನ.

(2) ಕುಲಪತಿಯು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷನಾಗಿರತಕ್ಕದ್ದು ಮತ್ತು ರಿಜಿಸ್ಟ್ರಾರನು, ರಿಜಿಸ್ಟ್ರಾರನ ಗೈರು ಹಾಜರಿಯಲ್ಲಿ, ರಿಜಿಸ್ಟ್ರಾರ್ ಮೌಲ್ಯಮಾಪನ ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (vii) ಕುಲಪತಿಯವರು - ಅಧ್ಯಕ್ಷರು
- (viii) ಸಹಕುಲಪತಿಯವರು - ಸದಸ್ಯರು
- (ix) ಕುಲಸಚಿವರು - ಕಾರ್ಯದರ್ಶಿಗಳು
- (x) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.
- (xi) ಕುಲಸಚಿವರು ಮೌಲ್ಯಮಾಪನ - ಸದಸ್ಯರು
- (xii) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು - ಸದಸ್ಯರು

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಪರಿಷತ್ತು.- (1) ಸಂಶೋಧನಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯು ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ

ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | |
|----------------------------------------------------------|-----------------|
| (i) ಕುಲಪತಿಯವರು | - ಅಧ್ಯಕ್ಷರು |
| (ii) ಸಹಕುಲಪತಿಯವರು | - ಸದಸ್ಯರು |
| (iii) ಸಂಶೋಧನೆಯ ಡೀನ್ | - ಕಾರ್ಯದರ್ಶಿ |
| (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು | - ಸದಸ್ಯರು |
| (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು | - ಸದಸ್ಯರು ಮತ್ತು |
| (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. | |

27. ಹಣಕಾಸು ಸಮಿತಿ.- (1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | |
|------------------------------------------------|----------------|
| (i) ಕುಲಾಧಿಪತಿಯವರು | - ಅಧ್ಯಕ್ಷರು |
| (ii) ಕುಲಪತಿಯವರು | - ಸದಸ್ಯರು |
| (iii) ಕುಲಸಚಿವರು | - ಸದಸ್ಯರು |
| (iv) ಹಣಕಾಸು ಅಧಿಕಾರಿ | - ಕಾರ್ಯದರ್ಶಿ |
| (v) ಕುಲಾಧಿಪತಿಯವರ ಒಬ್ಬ ನಾಮನಿರ್ದೇಶಿತರು | - ಸದಸ್ಯರು |
| (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ | ಸದಸ್ಯರು; ಮತ್ತು |
| (vii) ಕುಲಸಚಿವರು ಮೌಲ್ಯಮಾಪನ - | ಸದಸ್ಯರು |

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವತ್ತ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅಮಿಷುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ದೇಶನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇಯಾಗಲಿ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

- ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಉಲ್ಲಂಘನೆಯ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ

ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್‌), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;

- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿಯ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. ವಿನಿಯಮಗಳ ರಚನೆ ವಿಧಾನ.- ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.- ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. ಶುಲ್ಕ ನಿಯಂತ್ರಣ ಸಮಿತಿ.-(1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು, ಮೊದಲ ಕುಲಸಚಿವರು ಮೌಲ್ಯಮಾಪನ ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಈ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನೊಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಅದಕ್ಕಿಂತ ಕಡಿಮೆ ಮಾಡತಕ್ಕದ್ದಲ್ಲ :

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ದೇಣಿಗೆಗಳು ಮತ್ತು ಕಾಲಕಾಲಕ್ಕೆ ಸ್ವೀಕರಿಸಲಾದ ಇತರ ನಿಧಿಯನ್ನು ಒಳಗೊಂಡ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದ ಅಂಥ ನಿಧಿಯನ್ನು ಹೊಂದಿರುವ ಒಂದು ವಿಶ್ವವಿದ್ಯಾಲಯ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವುದನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಅಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವೊಬ್ಬ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು / ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು / ವಂತಿಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರೇಷನ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರೇಷನ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿದ್ದೇ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳ ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರುತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು;

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ನೀಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

57. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟೀಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;
- (iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತ ವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು;

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟೀಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಜಿ.ಕೆ.ಬೋರೇಗೌಡ

ಸರ್ಕಾರದ ಕಾರ್ಯದರ್ಶಿ

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ. ೧೬೭
Part - IV-A	Bangalore, Monday, February 11, 2013 (Magha 22, Shaka Varsha 1934)	No. 167

CO-OPERATION SECRETARIAT

NOTIFICATION

No.CO 164 CLM 2012, Bangalore, Dated:08-02-2013

In exercise of the powers conferred by sub-section (2) of Section 1 of the Karnataka Co-operative Societies (Amendment) Act 2012 (Karnataka Act No. 3 of 2013), the Government of Karnataka hereby appoints 11th February 2013 to be the date from which the provisions of the Act shall come into force.

By Order and in the name of the Governor of Karnataka,

G.S. RAMANAREDDY

Officer on Special Duty & Ex-officio
Joint Secretary to Government
Co-operation Department

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ. ೧೬೮
Part - IV-A	Bangalore, Monday, February 11, 2013 (Magha 22, Shaka Varsha 1934)	No. 168

CO-OPERATION SECRETARIAT

NOTIFICATION

No. CO 196 CLM 2012, Bangalore, Dated:08-02-2013

In exercise of the powers conferred by sub-section (2) of Section 1 of the Karnataka Souharda Co-operative Societies (Amendment) Act 2012 (Karnataka Act No. 4 of 2013), the Government of Karnataka hereby appoints 11th February 2013 to be the date from which the provisions of the Act shall come into force.

By Order and in the name of the Governor of Karnataka,

G.S. RAMANAREDDY

Officer on Special Duty & Ex-officio
Joint Secretary to Government
Co-operation Department

ವಿಶೇಷ ರಾಜ್ಯ ಪತ್ರಿಕೆ

ಭಾಗ - I	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ. ೧೬೯
Part - I	Bangalore, Monday, February 11, 2013 (Magha 22, Shaka Varsha 1934)	No. 169

ಕರ್ನಾಟಕ ಸರ್ಕಾರದ ನಡವಳಿಕೆಗಳು

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ವಿಷಯ : ಸರ್ಕಾರದ ವಿಶೇಷ ಕಾರ್ಯದರ್ಶಿ, ಸಿಆಸುಇ, ಇವರಿಗೆ ವಿಷಯಗಳನ್ನು ಹಂಚಿಕೆ ಮಾಡುವ ಬಗ್ಗೆ.

ಓದಲಾಗಿದೆ : 1) ದಿನಾಂಕ: 22-03-2012ರ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 325 ಆಸೇಇ 2009

2) ದಿನಾಂಕ: 27-06-2012ರ ಸರ್ಕಾರಿ ಆದೇಶ ಸಂಖ್ಯೆ: ಡಿಎ 4 ಎಆರ್‌ಬಿ 2012

ಪ್ರಸ್ತಾವನೆ :

ಮೇಲೆ (1) ರಲ್ಲಿ ಓದಲಾದ ಸರ್ಕಾರಿ ಆದೇಶದಲ್ಲಿ ಕೆಎಎಸ್ ಸೀನಿಯರ್ ಸೂಪರ್ ಟೈಂ ಸ್ಕೇಲ್ ವೃಂದವನ್ನು ಹೊಸದಾಗಿ ರಚಿಸಿ ರೂ. 28275-39900 ವೇತನ ಶ್ರೇಣಿಯಲ್ಲಿ ಐದು ಹುದ್ದೆಗಳನ್ನು ಸೃಜಿಸಲಾಗಿರುತ್ತದೆ. ಹೊಸದಾಗಿ ಸೃಜಿಸಲಾದ ಈ ಐದು ಹುದ್ದೆಗಳಲ್ಲಿ ಒಂದು ಹುದ್ದೆಯನ್ನು ಸರ್ಕಾರದ ವಿಶೇಷ ಕಾರ್ಯದರ್ಶಿ, ಸಿಆಸುಇ ಎಂದು ಗುರುತಿಸಲಾಗಿದೆ.

2. ಮೇಲೆ (2)ರಲ್ಲಿ ಓದಲಾದ ಸರ್ಕಾರಿ ಆದೇಶದಲ್ಲಿ ಸರ್ಕಾರದ ವಿಶೇಷ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಇವರಿಗೆ ಸರ್ಕಾರದ ನೀತಿ ನಿರ್ಣಯಗಳಿಗೆ ಸಂಬಂಧಿಸಿದ ವಿಷಯಗಳನ್ನು ಮತ್ತು ಶಾಸನಬದ್ಧ ಅಧಿಕಾರಗಳನ್ನು ಚಲಾಯಿಸುವ ಪ್ರಕರಣಗಳನ್ನು ಹೊರತುಪಡಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಆಡಳಿತ, ಸಿಬ್ಬಂದಿ ಮತ್ತು ಕಾರ್ಯಕಾರಿ ವಿಭಾಗಗಳ ವಿಷಯಗಳನ್ನು ಕರ್ನಾಟಕ ಸರ್ಕಾರ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು, 1977ರ ನಿಯಮ 9 ರನ್ವಯ ಹಂಚಿಕೆ ಮಾಡಲಾಗಿರುತ್ತದೆ.

3. ಸರ್ಕಾರದ ವಿಶೇಷ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಇವರಿಗೆ ವಿಷಯಗಳನ್ನು ಹಂಚಿಕೆ ಮಾಡುವ ಬಗ್ಗೆ ಸರ್ಕಾರ ಪುನರ್ರಚನೆಯಲ್ಲಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಡಿಎ 2 ಎಆರ್‌ಬಿ 2013, ದಿನಾಂಕ: 11ನೇ ಫೆಬ್ರವರಿ 2013

ದಿನಾಂಕ: 27.06.2012ರ ಸರ್ಕಾರಿ ಆದೇಶ ಸಂಖ್ಯೆ: ಡಿಎ 04 ಎಆರ್‌ಬಿ 2012ನ್ನು ಭಾಗಶಃ ಮಾರ್ಪಡಿಸಿ, ಸಚಿವಾಲಯದ ಶಾಖಾಧಿಕಾರಿಗಳಿಗೆ ಸಂಬಂಧಪಟ್ಟ ಎಲ್ಲಾ ಕಡತಗಳನ್ನು ಪ್ರಧಾನ ಕಾರ್ಯದರ್ಶಿ, ಸಿಆಸುಇ ಇವರಿಗೆ ಜಂಟಿ ಕಾರ್ಯದರ್ಶಿ, ಸಿಆಸುಇ (ಆಡಳಿತ) ಹಾಗೂ ಉಪ ಕಾರ್ಯದರ್ಶಿ, ಸಿಆಸುಇ (ಸಿಬ್ಬಂದಿ) ಇವರು ನೇರವಾಗಿ ಸಲ್ಲಿಸತಕ್ಕದ್ದು.

ಮತ್ತು

ವಿಶೇಷ ಕಾರ್ಯದರ್ಶಿಯವರಿಗೆ ನೀಡಲಾಗಿರುವ ಅಧಿಕಾರ ವ್ಯಾಪ್ತಿಯಲ್ಲಿ ಬರುವ ವಿಷಯಗಳಿಗೆ ಸಂಬಂಧಿಸಿದ ಕಡತಗಳನ್ನು ಅಪರ ಮುಖ್ಯ ಕಾರ್ಯದರ್ಶಿ / ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಬೇಕಾದಲ್ಲಿ ಅಂತಹ ಕಡತಗಳನ್ನು ವಿಶೇಷ ಕಾರ್ಯದರ್ಶಿ, ಸಿಆಸುಇ ಇವರು ಪ್ರಧಾನ ಕಾರ್ಯದರ್ಶಿ, ಸಿಆಸುಇ ಇವರ ಮುಖಾಂತರ ಸಲ್ಲಿಸತಕ್ಕದ್ದೆಂದು ಈ ಮೂಲಕ ಆದೇಶಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಡಾ. ಮಂಗಳ ಜಿ.ಎಸ್

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

(ಸೇವಾ ನಿಯಮಗಳು-1)

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ. ೧೭೦
Part - IV-A	Bangalore, Monday, February 11, 2013 (Magha 22, Shaka Varsha 1934)	No. 170

LABOUR SECRETARIAT

NOTIFICATION

No. LD 153 LET 2011, Bangalore, Dated: 11-02-2013

In exercise of the powers conferred by section 40 and 62 of the Building and other Construction Workers' (Regulation of Employment and Conditions of Service) Act, 1996 (Central Act No. 27 of 1996), the Government of Karnataka, after consultation with the Expert Committee, hereby makes the following Rules further to amend the Building and Other Construction Workers (Regulation of Employment and Conditions of Service) Karnataka Rules, 2006, namely:-

RULES

1. **Title and commencement:-** (1) These rules may be called the Building and Other Construction Workers' (Regulation of Employment and Conditions of Service) (Karnataka) (Amendment) Rules, 2013.
(2) They shall come into force from the date of their publication in the official gazette.
2. **Amendment of rule 27:-** In Building and Other Construction Workers (Regulation of Employment and Conditions of Service) (Karnataka) Rules, 2006, in rule 27, after sub-rule (c) the following shall be inserted, namely:-
“(cc) The cadre strength and method of recruitment and Creation of any post to the Board shall be with the prior approval of Government”.

By order and in the name of the Governor of Karnataka

U.N. NAGENDRA
Under Secretary to Government,
Labour Department

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ.೧೭೧
Part - IV-A	Bangalore, Monday, February 11, 2013 (Magha 22, Shaka Varsha 1934)	No. 171

TRANSPORT SECRETARIAT**NOTIFICATION**

No. SARIE 182 SAEPA 2012, Bangalore, Dated: 08-02-2013

The draft of the following rules which the Government of Karnataka proposes to make in exercise of the powers conferred by clause (xxxiii) of sub-section (2) of section 96 read with section 212 of the Motor Vehicles Act, 1988 (Central Act 59 of 1988), is hereby published as required by sub-section (1) of section 212 of the said Act, for the information of all persons likely to be affected thereby, and notice is hereby given that said draft will be taken into consideration after thirty days from the date of its publication in the Official Gazette.

Any objection or suggestion which may be received by the State Government from any person with respect to the said draft before the expiry of the period specified above will be considered by the State Government. Objection and suggestion may be addressed to the Principal Secretary to Government, Transport Department, M.S. Building, Bangalore.

DRAFT RULES

1. Title and commencement :- (1) These rules may be called the Karnataka Motor vehicles (Amendment) Rules, 2012.

(2) They shall come into force from the date of their publication in the Official Gazette.

2. Amendment of rule 82: In the Karnataka Motor Vehicles Rules 1989, in rule 82 for sub-rule (6), the following shall be substituted namely,-

“(6) Subject to the provisions of sub-rule (1) to (5), where the Government has limited the number of contract carriage permits under sub-section (3) of section 74 of the Motor Vehicles Act, 1988 (Central Act 59 of 1988), transfer of such permits shall be subject to the conditions specified in the notification as may be issued by the Government in this behalf”.

By order and in the name of the Governor of Karnataka

K. BEERESH
Under Secretary to Government
Transport Department

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ.೧೭೨
Part - IV-A	Bangalore, Monday, February 11, 2013 (Magha 22, Shaka Varsha 1934)	No. 172

URBAN DEVELOPMENT SECRETARIAT

NOTIFICATION

No. UDD 45 MLR 2013 (P-I), Bangalore, Dated 11th February, 2013

Whereas the term of office of the elected councilor's of the Town Panchayats in the State of Karnataka is going to expire and the election to these Town Panchayat's is to be conducted in due course.

And whereas, having regard to the above circumstances, election to the office of councilors cannot be held and completed before the expiry of the term of office of these Town Panchayats and as such it has become necessary to appoint Administrators to these Town Panchayats for the continued exercise of powers and performance or discharge of duties of functions conferred or imposed on it under the said Act.

Now, therefore, in exercise of the powers conferred by Section 315 of the Karnataka Municipalities Act, 1964(Karnataka Act 22 of 1964) the Government of Karnataka hereby appoints the Tahsildars mentioned in Annexure to this Notification as Administrators to these Town Panchayats with effect from the dates mentioned against their names till the councils of these Town Panchayats are duly constituted.

ANNEXURE (TP)

Sl. No	Name of the Urban Local Body	Date of Expiry of the Urban Local Body	Date of Appointment of Administrator	Name & Designation of the Administrator appointed
1	Town Panchayat, Shringeri	10.02.2013	11.02.2013	Tahasildar, Shringeri Taluk
2	Town Panchayat, Mudigere.	11.02.2013	12.02.2013	Tahasildar, Mudigere Taluk

By order and in the name of the Governor of Karnataka,

K.V. RAMAPPA

Under Secretary to Government
Urban Development Department

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ.೧೭೪
Part - IV-A	Bangalore, Monday, February 11, 2013 (Magha 22, Shaka Varsha 1934)	No. 174

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ:ಶಾರಶಾ: 121ಅ:ವಿಪ:1:2013, ಬೆಂಗಳೂರು ದಿನಾಂಕ: 7ನೇ ಫೆಬ್ರವರಿ, 2013

ಈ ಮುಂದಿನ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ದಿನಾಂಕ: 7ನೇ ಫೆಬ್ರವರಿ, 2013ರಂದು ಮಂಡಿಸಲಾಯಿತು

ಕರ್ನಾಟಕ ವಿಧಾನ ಪರಿಷತ್ತು

ನೂರ ಇಪ್ಪತ್ತೊಂದನೇ ಅಧಿವೇಶನ

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ, 2013

(2013ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ 1)

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ನ್ನು (2001ರ ಕರ್ನಾಟಕ ಅಧಿನಿಯಮ 29) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮ, 2013 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 3ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ (2001ರ ಕರ್ನಾಟಕ ಅಧಿನಿಯಮ 29) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) (1)ನೇ ಉಪ-ಪ್ರಕರಣದಲ್ಲಿ,-

(1) (ಎ) ಖಂಡದಲ್ಲಿ, "ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ" ಎಂಬ ಪದಗಳಿಗೆ "ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕುಗಳು ಹಾಗೂ ರಾಮನಗರ ಜಿಲ್ಲೆಗಳ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

(2) (1ಎ) ಉಪ-ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(1ಎಎ) ಬೆಂಗಳೂರು ಉತ್ತರದ ಎರಡು ತಾಲ್ಲೂಕುಗಳು ಹಾಗೂ ಬೆಂಗಳೂರು ಜಿಲ್ಲೆಯ ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮೀಣ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಕೋಲಾರ ಜಿಲ್ಲೆ ಇವುಗಳನ್ನು ಒಳಗೊಂಡಿರುವ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ, ಹೊಸಕೋಟೆಯಲ್ಲಿರುವ ಜ್ಞಾನ ವಾಹಿನಿ ಕ್ಯಾಂಪಸ್‌ನಲ್ಲಿ (ತಾತ್ಕಾಲಿಕವಾಗಿ ಸೆಂಟ್ರಲ್ ಕಾಲೇಜು ಕ್ಯಾಂಪಸ್ ಬೆಂಗಳೂರು) ಕೇಂದ್ರ ಕಾರ್ಯಸ್ಥಾನವುಳ್ಳ ಡಿವಿಜಿ ಬೆಂಗಳೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸತಕ್ಕದ್ದು."

3. 5ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 5ನೇ ಪ್ರಕರಣದಲ್ಲಿ, (3)ನೇ ಉಪ-ಪ್ರಕರಣದ ತರುವಾಯ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(3ಎ) ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮ, 2013ರ ಪ್ರಾರಂಭಕ್ಕೆ ಮೊದಲು ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ ಮತ್ತು ಬೆಂಗಳೂರು ಪೂರ್ವ ತಾಲ್ಲೂಕುಗಳು, ಬೆಂಗಳೂರು ಗ್ರಾಮೀಣ ಜಿಲ್ಲೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಇರುವ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಬೆಂಗಳೂರು ವಿಶ್ವವಿದ್ಯಾಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷ ಪ್ರಾಧಿಕಾರವನ್ನು ಈ ಸಂಬಂಧದಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಂತೆಂದುಕೊಳ್ಳಲಾಗಿದೆಯೆಂದು ಭಾವಿಸತಕ್ಕದ್ದು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ ಎಲ್ಲಾ ಅಂಥ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿವೆಯೆಂದು ಭಾವಿಸತಕ್ಕದ್ದು."

4. 14ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 14ನೇ ಪ್ರಕರಣದಲ್ಲಿ (4)ನೇ ಉಪ-ಪ್ರಕರಣದಲ್ಲಿ 6ನೇ ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದು ಏನೇ ಇದ್ದರೂ, ರಾಜ್ಯ ಸರ್ಕಾರವು ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ಡಿವಿಜಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು."

5. ವಿಶೇಷಾಧಿಕಾರಿಯ ಅಧಿಕಾರಗಳು.- ಡಿವಿಜಿ ಬೆಂಗಳೂರು ವಿಶ್ವವಿದ್ಯಾಲಯದ ಸ್ಥಾಪನೆಗಾಗಿ ಕ್ರಮ ಕೈಗೊಳ್ಳುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ನೇಮಕಮಾಡಿದ ವಿಶೇಷಾಧಿಕಾರಿಯು, ಪ್ರಥಮ ಕುಲಪತಿಯವರ ನೇಮಕವಾಗುವವರೆಗೆ, ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ವಿಶ್ವವಿದ್ಯಾಲಯದ ಮತ್ತು ಕುಲಪತಿಯವರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.

6. ಪ್ರಥಮ ಕುಲಪತಿಯವರ ಕರ್ತವ್ಯಗಳು.- (1) ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮ, 2013ರ (ಇಲ್ಲಿ ಇನ್ನು ಮುಂದೆ ತಿದ್ದುಪಡಿ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) ಪ್ರಾರಂಭದಿಂದ ಆರು ತಿಂಗಳುಗಳೊಳಗೆ ಅಥವಾ ಕುಲಾಧಿಪತಿಯವರು ನಿರ್ದೇಶಿಸಬಹುದಾದಂತೆ ಒಂದು ವರ್ಷಕ್ಕೆ ಮೀರದಂಥ ದೀರ್ಘ ಅವಧಿಯೊಳಗೆ, ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್, ವಿದ್ಯಾವಿಷಯಕ ಪರಿಷತ್ತು ಮತ್ತು ಇತರ ಪ್ರಾಧಿಕಾರಗಳ ರಚನೆಗಾಗಿ ಏರ್ಪಾಡುಗಳನ್ನು ಮಾಡುವುದು ಪ್ರಥಮ ಕುಲಪತಿಯವರ ಕರ್ತವ್ಯವಾಗಿರತಕ್ಕದ್ದು.

(2) (1)ನೇ ಉಪ ಪ್ರಕರಣದ ಅಡಿಯಲ್ಲಿ ರಚಿತವಾದ ಪ್ರಾಧಿಕಾರಗಳು, ಈ ಸಂಬಂಧದಲ್ಲಿ ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಂದು ತಮ್ಮ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಪ್ರಾರಂಭಿಸತಕ್ಕದ್ದು.

7. ತಾತ್ಕಾಲಿಕ ಉಪಬಂಧಗಳು.- (1) ಈ ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದಲ್ಲಿ ಏನೇ ಇದ್ದರೂ, ಪ್ರಥಮ ಕುಲಪತಿಯವರು, ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ಈ ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ, ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಅಥವಾ ಯಾವುದೇ ಪ್ರಕಾರ್ಯಗಳನ್ನು ನೆರವೇರಿಸಬಹುದು ಮತ್ತು ಆ ಉದ್ದೇಶಕ್ಕಾಗಿ, ಈ ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದಲ್ಲಿ ಉಪಬಂಧಿಸಲಾದಂತೆ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು, ಚಲಾಯಿಸಬೇಕಾದ ಅಥವಾ ನಿರ್ವಹಿಸಬೇಕಾದ ಯಾವುದೇ ಅಧಿಕಾರವನ್ನು ಅಥವಾ ಕರ್ತವ್ಯವನ್ನು, ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದ ಉಪಬಂಧ ಅದು ಅಸ್ತಿತ್ವಕ್ಕೆ ಬರುವವರೆಗೆ, ಚಲಾಯಿಸಬಹುದು ಅಥವಾ ನಿರ್ವಹಿಸಬಹುದು.

(2) ಮೂಲ ಅಧಿನಿಯಮದ 5ನೇ ಪ್ರಕರಣದ ಅಡಿಯಲ್ಲಿ ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಯೋಜಿಸಲಾಗಿದೆ ಎಂದು ಭಾವಿಸಲಾದ ಕಾಲೇಜುಗಳಿಗೆ ಅಥವಾ ಇತರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗತಕ್ಕ, ಬೆಂಗಳೂರು ವಿಶ್ವವಿದ್ಯಾಲಯವು ರಚಿಸಿದ ಎಲ್ಲ ಪರಿನಿಯಮಗಳು, ಆರ್ಡಿನೆನ್ಸ್‌ಗಳು, ವಿನಿಯಮಗಳು ಮತ್ತು ನಿಯಮಗಳನ್ನು ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯವು ರಚಿಸಿದ ಪರಿನಿಯಮಗಳು, ಆರ್ಡಿನೆನ್ಸ್‌ಗಳು, ವಿನಿಯಮಗಳು ಮತ್ತು ನಿಯಮಗಳೆಂದು ಭಾವಿಸತಕ್ಕದ್ದು ಮತ್ತು ಅವು ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯವು ತನ್ನದೇ ಆದ ಪರಿನಿಯಮಗಳು, ಆರ್ಡಿನೆನ್ಸ್‌ಗಳು, ವಿನಿಯಮಗಳು ಅಥವಾ ನಿಯಮಗಳನ್ನು ರಚಿಸುವವರೆಗೆ ಹಾಗೆಯೇ ಮುಂದುವರಿಯತಕ್ಕದ್ದು;

ಪರಂತು, ಕುಲಪತಿಯವರು, ಕುಲಾಧಿಪತಿಯವರ ಅನುಮೋದನೆಯೊಡನೆ ತಾವು ಅವಶ್ಯಕವೆಂದು ಪರಿಗಣಿಸಬಹುದಾದಂಥ ಮಾರ್ಪಾಡುಗಳನ್ನು ಅಥವಾ ಅಳವಡಿಕೆಗಳನ್ನು ಅದರಲ್ಲಿ ಮಾಡಬಹುದು.

8. ಕೆಲವು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಳಿಸುವಿಕೆ:- ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದಲ್ಲಿ ಅಥವಾ ಈ ತಿದ್ದುಪಡಿ ಅಧಿನಿಯಮದ ಪ್ರಾರಂಭದ ನಿಕಟಪೂರ್ವದಲ್ಲಿ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳಲ್ಲಿ, ಆರ್ಡಿನೆನ್ಸ್‌ಗಳಲ್ಲಿ, ವಿನಿಯಮಗಳಲ್ಲಿ ಅಥವಾ ನಿಯಮಗಳಲ್ಲಿ ಏನೇ ಇದ್ದರೂ,-

(ಎ) ಜಾರಿಯಲ್ಲಿದ್ದ ಪರಿನಿಯಮಗಳಿಗೆ, ಆರ್ಡಿನೆನ್ಸ್‌ಗಳಿಗೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಅನುಸಾರವಾಗಿ, ಬೆಂಗಳೂರು ವಿಶ್ವವಿದ್ಯಾನಿಲಯದ ಪದವಿಗಾಗಿ ವ್ಯಾಸಂಗ ಮಾಡುತ್ತಿದ್ದ ಯಾವೊಬ್ಬ ವಿದ್ಯಾರ್ಥಿಯು, ಡಿವಿಜಿ, ಬೆಂಗಳೂರು ವಿಶ್ವವಿದ್ಯಾನಿಲಯವು ಅಂಥ ಪರೀಕ್ಷೆಯನ್ನು ವ್ಯವಸ್ಥೆಗೊಳಿಸುವವರೆಗೆ, ಬೆಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗೆ ಪ್ರವೇಶ ಪಡೆಯುವ ಮೂಲಕ ಮತ್ತು ಅಂಥ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅವನು ಅರ್ಹನಾಗುವ ಪದವಿ ಅಥವಾ ಡಿಪ್ಲೋಮಾವನ್ನು ಅವನಿಗೆ ಪ್ರದಾನ ಮಾಡಬಹುದು.

(ಬಿ) ಬೆಂಗಳೂರು ವಿಶ್ವವಿದ್ಯಾನಿಲಯವು ಯಾವುದೇ ಪರೀಕ್ಷೆಯನ್ನು ನಡೆಸಿದ್ದು, ಫಲಿತಾಂಶವನ್ನು ಬೆಂಗಳೂರು ವಿಶ್ವವಿದ್ಯಾನಿಲಯವು ಪ್ರಕಟಿಸಿರದಿದ್ದರೆ, ಆಗ ಅಂಥ ಪರೀಕ್ಷೆಯನ್ನು ಬೆಂಗಳೂರು ವಿಶ್ವವಿದ್ಯಾನಿಲಯವು ನಡೆಸಿದೆ ಎಂದು ಭಾವಿಸತಕ್ಕದ್ದು.

9. ತೊಂದರೆಗಳ ನಿವಾರಣೆ:- ತಿದ್ದುಪಡಿ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ತೊಂದರೆಯನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯಕವೆಂದು ಅಥವಾ ಸೂಕ್ತವೆಂದು ತನಗೆ ಕಂಡುಬರಬಹುದಾದಂಥ ಉಪಬಂಧವನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ರಚಿಸಬಹುದು:

ಪರಂತು, ಈ ತಿದ್ದುಪಡಿ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳ ಅವಧಿ ಮುಕ್ತಾಯವಾದ ತರುವಾಯ ಅಂಥ ಯಾವ ಆದೇಶವನ್ನೂ ಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಬೆಂಗಳೂರು ಜಿಲ್ಲೆಯ ಬೆಂಗಳೂರು ಉತ್ತರ ತಾಲ್ಲೂಕು ಹಾಗೂ ಬೆಂಗಳೂರು ಪೂರ್ವ ತಾಲ್ಲೂಕುಗಳು ಮತ್ತು ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ಪ್ರದೇಶಗಳನ್ನು ಒಳಗೊಂಡಿರುವ ಪ್ರಸ್ತುತ ಇರುವ ಬೆಂಗಳೂರು ವಿಶ್ವವಿದ್ಯಾಲಯವನ್ನು ಇಬ್ಭಾಗಿಸಿ ಡಿವಿಜಿ, ಬೆಂಗಳೂರು ವಿಶ್ವವಿದ್ಯಾಲಯ ಎಂದು ಕರೆಯಲಾಗುವ ಹೊಸ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಅಧಿನಿಯಮ, 2000ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮದಿಂದಾಗಿ ವಾರ್ಷಿಕ ಸುಮಾರು ಹತ್ತು ಕೋಟಿ ರೂಪಾಯಿಗಳ ಆವರ್ತಕ ವೆಚ್ಚ ಉಂಟಾಗುತ್ತದೆ.

ಸಿ.ಟಿ. ರವಿ

ಉನ್ನತ ಶಿಕ್ಷಣ ಸಚಿವರು

ವಿ. ಶ್ರೀಶ್

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ

(2001ರ ಕರ್ನಾಟಕ ಅಧಿನಿಯಮ ಸಂಖ್ಯೆ 29) ಉದ್ಭೂತ ಭಾಗ

XX XX XX

3. ವಿಶ್ವವಿದ್ಯಾನಿಲಯಗಳ ಸ್ಥಾಪನೆ ಮತ್ತು ನಿಗಮನ:- (1) 1976ರ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮದ 3ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳನ್ನು, ಇದರಲ್ಲಿ ಇನ್ನು ಮುಂದೆ ಉಪಬಂಧಿಸಲಾದಂತೆ, ಅವುಗಳ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಡನೆ, ಈ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳೆಂದು ಭಾವಿಸತಕ್ಕದ್ದು, ಎಂದರೆ:-

(ಎ) ಬೆಂಗಳೂರಿನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿದ ಮತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳ ಪ್ರದೇಶದ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಬೆಂಗಳೂರು ವಿಶ್ವವಿದ್ಯಾನಿಲಯ;

XX XX XX

(1ಎ) ಮಹಿಳೆಯರು ಕಲಿಕೆ ಮುಂದುವರಿಸಿ, ಉನ್ನತ ಶಿಕ್ಷಣ ಹಾಗೂ ಸಂಶೋಧನೆ ನಡೆಸುವುದರ ಪುರೋಭಿವೃದ್ಧಿಗಾಗಿ, ಬಿಜಾಪುರದಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿದ್ದು, ರಾಜ್ಯದಲ್ಲಿರುವ ಮಹಿಳಾ ಕಾಲೇಜುಗಳ ಮತ್ತು ಇತರ ಮಹಿಳಾ ಶೈಕ್ಷಣಿಕ ಸಂಸ್ಥೆಗಳ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಒಂದು ಮಹಿಳಾ ವಿಶ್ವವಿದ್ಯಾನಿಲಯವನ್ನು ರಾಜ್ಯದಲ್ಲಿ ಸ್ಥಾಪಿಸತಕ್ಕದ್ದು;

ಪರಂತು, ಸಂಯೋಜನೆ ನೀಡುವ ಉದ್ದೇಶಕ್ಕಾಗಿ, ಪ್ರಾದೇಶಿಕ ಅಧಿಕಾರ ವ್ಯಾಪ್ತಿಯು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಬಿಜಾಪುರ, ಧಾರವಾಡ, ಗದಗ, ಗುಲ್ಬರ್ಗಾ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿರುವ ಮಹಿಳಾ ಕಾಲೇಜುಗಳಿಗೆ ಮತ್ತು ಇತರ ಮಹಿಳಾ ಶೈಕ್ಷಣಿಕ ಸಂಸ್ಥೆಗಳಿಗೆ ವಿಸ್ತರಿಸತಕ್ಕದ್ದು.

XX XX XX

5. ಅಧಿಕಾರ ವ್ಯಾಪ್ತಿ, ವಿಶೇಷಾಧಿಕಾರ ಇತ್ಯಾದಿಗಳಿಗೆ ಪ್ರವೇಶಾವಕಾಶ:- XX XX XX

(3) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2004ರ ಪ್ರಾರಂಭದ ದಿನಾಂಕಕ್ಕೆ ಮೊದಲು ತುಮಕೂರು ಜಿಲ್ಲೆಯಲ್ಲಿ ಸ್ಥಾಪನೆಗೊಂಡ ಯಾವುದೇ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಯು, ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು ಈ ಸಂಬಂಧದಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ, ಎಲ್ಲ ಅಂಥ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು ತುಮಕೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿವೆ ಎಂದು ಭಾವಿಸತಕ್ಕದ್ದು.

XX XX XX

14. ಕುಲಪತಿ:- XX XX XX

(4) ಶೋಧನಾ ಸಮಿತಿಯು, ಖ್ಯಾತ ಶಿಕ್ಷಣ ತಜ್ಞರಾದ ಮೂರು ವ್ಯಕ್ತಿಗಳ ಒಂದು ಪಟ್ಟಿಯನ್ನು ಆಕಾರಾದಿ ಕ್ರಮದಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು ಮತ್ತು ರಾಜ್ಯ ಸರ್ಕಾರವು ಆ ಪಟ್ಟಿಯನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು, ಅವರು ಅರ್ಹತೆ, ಸಮದರ್ಶಿತ್ವ ಮತ್ತು ಸಾಮಾಜಿಕ ನ್ಯಾಯ ಇವುಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ರಾಜ್ಯ ಸರ್ಕಾರದ ಸಹಮತಿಯೊಡನೆ ಪಟ್ಟಿಯಿಂದ ಒಬ್ಬ ವ್ಯಕ್ತಿಯನ್ನು ಕುಲಪತಿಯಾಗಿ ನೇಮಕ ಮಾಡತಕ್ಕದ್ದು:

ಪರಂತು, ಕುಲಾಧಿಪತಿಯವರು ಅವಶ್ಯವೆಂದು ಪರಿಗಣಿಸಿದರೆ ರಾಜ್ಯ ಸರ್ಕಾರದ ಸಹಮತಿಯೊಡನೆ ಎರಡನೆಯ ಪಟ್ಟಿಯನ್ನು ತರಿಸಿಕೊಳ್ಳಬಹುದು ಮತ್ತು ಶೋಧನಾ ಸಮಿತಿಯು ಎರಡನೆಯ ಪಟ್ಟಿಯನ್ನು ಸಲ್ಲಿಸತಕ್ಕದ್ದು ಹಾಗೂ ಅದು ಅಂತಿಮವಾಗಿರತಕ್ಕದ್ದು.

ಮತ್ತು ಪರಂತು, ಸಾಧ್ಯವಾದಷ್ಟು ಮಟ್ಟಿಗೆ ಒಬ್ಬ ಮಹಿಳೆಯೇ ಬಿಜಾಪುರದಲ್ಲಿರುವ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿಯಾಗತಕ್ಕದ್ದು:

ಮತ್ತೂ ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದೇನೇ ಇದ್ದರೂ, ರಾಜ್ಯ ಸರ್ಕಾರವು, ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ಮಹಿಳಾ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು.

ಮತ್ತೂ ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದು ಏನೇ ಇದ್ದರೂ, ರಾಜ್ಯ ಸರ್ಕಾರವು, ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ತುಮಕೂರು ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು.

ಮತ್ತೂ ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದು ಏನೇ ಇದ್ದರೂ, ರಾಜ್ಯ ಸರ್ಕಾರವು, ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು.

ಮತ್ತೂ ಪರಂತು, ಈ ಪ್ರಕರಣದಲ್ಲಿ ವಿರುದ್ಧವಾದುದು ಏನೇ ಇದ್ದರೂ, ರಾಜ್ಯ ಸರ್ಕಾರವು, ತಾನು ನಿರ್ದಿಷ್ಟಪಡಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳಿಗೊಳಪಟ್ಟು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ರಾಣಿಚನ್ನಮ್ಮ ವಿಶ್ವವಿದ್ಯಾನಿಲಯದ ಪ್ರಥಮ ಕುಲಪತಿಯವರನ್ನು ನೇಮಕ ಮಾಡತಕ್ಕದ್ದು.

XX XX XX

KARNATAKA LEGISLATIVE COUNCIL

ONE HUNDRED AND TWENTY FIRST SESSION

THE KARNATAKA STATE UNIVERSITIES (AMENDMENT) BILL, 2013

(L.C. Bill No. 01 of 2013)

A Bill further to amend the Karnataka State Universities Act, 2000.

Whereas it is expedient further to amend the Karnataka State Universities Act, 2000 (Karnataka Act 29 of 2001) for the purposes hereinafter appearing;

Be it enacted by the Karnataka State Legislature in the sixty fourth year of the Republic of India, as follows:-

1. Short title and commencement.- (1) This Act may be called the Karnataka State Universities (Amendment) Act, 2013.

(2) It shall come into force at once.

2. Amendment of section 3.- In section 3 of the Karnataka State Universities Act, 2000 (Karnataka Act 29 of 2001) (hereinafter referred to as the principal Act) in sub-section(1),-

(1) In clause (a), for the words "Bangalore, Bangalore Rural, Kolar, Ramanagar and Chikkaballapur", the words "Bangalore South and Anekal Taluks of Bangalore District and Ramanagara District" shall be substituted.

(2) After sub-section (IA), the following shall be inserted, namely:-

"(1AA) There shall be established the DVG Bangalore University with headquarters at Gnanavahini Campus, Hosakote (temporarily, Central College Campus, Bangalore) with territorial jurisdiction consisting of two taluks of Bangalore North and Bangalore East of Bangalore District, Bangalore Rural District, Chikkaballapur District and Kolar District".

3. Amendment of section 5.- In section 5, of the Principal Act after sub-section (3), the following shall be inserted, namely:-

"(3A) Any Privilege enjoyed from the Bangalore University by the college or educational institutions situated in Bangalore north and Bangalore east taluks of Bangalore Urban District, Bangalore Rural District, Chikkaballapur and Kolar District before the commencement of the Karnataka State Universities (Amendment) Act, 2013 shall with effect from such date as may be specified by the State Government in this behalf, be deemed to be withdrawn and all such colleges or educational institutions previously admitted to the privileges of or affiliated to Bangalore University shall be deemed to be admitted to the privileges of, or affiliated, to the DVG Bangalore University".

4. Amendment of section 14.- In section 14, of the Principal Act, in sub-section (4), after sixth proviso the following shall be inserted, namely:-

"Provided also that notwithstanding anything contrary contained in this section, first Vice-Chancellor of the DVG Bangalore University shall be appointed by the State Government subject to such terms and conditions as may be specified by it".

5. Powers of Special officer.- The Special Officer appointed by the State Government for the purpose of taking steps to establish the DVG Bangalore University shall exercise such of the powers and perform such of the functions of the University and the Vice-Chancellor as may be specified by the State Government, until the first Vice-Chancellor is appointed.

6. Duties of the first Vice-Chancellor.-(1) It shall be the duty of the first Vice-Chancellor, to make arrangements for constituting the Syndicate, Academic Council and other authorities of the DVG Bangalore University within six months from the commencement of the Karnataka State Universities (Amendment) Act, 2013 (hereinafter referred to as the Amendment Act) or such longer period not exceeding one year as the Chancellor may direct.

(2) The Authorities constituted under sub-section (1), shall commence to exercise, their powers and perform their functions on such date as the Chancellor may specify in this behalf.

7. Transitory provisions.- (1) Notwithstanding anything contained in the principal Act as amended by the Amendment Act the first Vice-Chancellor may, with the previous approval of the Chancellor, discharge all or any of the functions of the DVG Bangalore University for the purpose of carrying out the provisions of the Principal Act as amended by the Amendment Act and for that purpose may exercise any power or perform any duty which by the Principal Act as amended by this Amendment Act is to be exercised or performed by any Authority of the University until such Authority comes into existence as provided by the Principal Act as amended by the Amendment Act.

(2) All Statutes, ordinances, regulations and rules made by the Bangalore University applicable to the affiliated colleges or other educational institutions which are deemed to be affiliated to the DVG Bangalore University under section 5 of the principal Act shall be deemed to be the statutes, ordinance, regulations and rules made by the DVG Bangalore University and shall continue as such till the DVG Bangalore University makes its own Statutes, ordinance, regulations or rules.

Provided that the Vice-Chancellor may with the approval of the Chancellor make such modification and adaptations therein as he may consider necessary.

8. Savings as to certain examination.-Notwithstanding anything contained in the principal Act as amended by the Amendment Act or the statutes, ordinances, regulations or rules made there under, where immediately before the commencement of the amendment Act,

(a) Any student studying for a degree of the Bangalore University in accordance with the statutes, ordinances, regulations or rules in force he may until such examination is provided by the DVG Bangalore University by admitted to the examination of the Bangalore University and be conferred with the degree or diplomas for which he qualifies on the result of such examination.

- (b) The Bangalore University has held any examination, the result of which has not been published by the Bangalore University, then such examination shall be deemed to have been held by the Bangalore University.

9. Removal of difficulties.- If any difficulty arises in giving effect to the provisions of the Amendment Act, the State Government may, by order published in the Official Gazette, make such provision as may appear to it necessary or expedient for the purposes of removing the difficulty:

Provided that no such other orders shall be made after the expiry of the period of two years from the date of commencement of the Amendment Act.

STATEMENT OF OBJECTS AND REASONS

It is considered necessary to amend the Karnataka State University Act, 2000 to establish a new University called the DVG Bangalore University bifurcating existing Bangalore University comprising of the areas of Bangalore North Taluk and Bangalore East Taluk of Bangalore District and Bangalore Rural, Chikkaballapur and Kolar Districts.

Hence, the Bill.

FINANCIAL MEMORANDUM

There will be a recurring approximate expenditure of Rs. 10 crores per annum by the proposed legislative measure.

ANNEXURE

EXTRACT FROM THE KARNATAKA STATE UNIVERSITIES ACT, 2000

(KARNATAKA ACT NO. 29 of 2001)

XX

XX

XX

3. Establishment and Incorporation of Universities.- (1) The Universities established under section 3 of the Karnataka State Universities Act, 1976 shall be deemed to have been established under this Act with their territorial jurisdictions as hereinafter provided namely:-

- (a) The Bangalore University with headquarters at Bangalore and territorial jurisdiction extending over the districts of Bangalore, Bangalore Rural, Kolar, Chikkaballapur and Ramanagara

XX

XX

XX

(1A) For furthering the advancement of learning and prosecution of higher education and research by women there shall be established in the State a Women University with Head Quarters at Bijapur and territorial jurisdiction extending over the women colleges and other women educational institutions in the State:

Provided that for the purpose of granting affiliation the territorial jurisdiction shall extent to the women colleges and other women educational institutions in the districts of Bagalkot, Belgaum, Bellary, Bidar, Dharwad, Gadag, Gulbarga, Haveri, Koppal, Raichur and Uttara Kannada.

XX

XX

XX

5. Jurisdiction, admission to privileges, etc.- XX XX

(3) Any privilege enjoyed from the Bangalore University by the colleges or educational institutions situated in Tumkur District before the commencement of the Karnataka State Universities (Amendment) Act, 2004 shall, with effect from such date as may be specified by the State Government in this behalf, be deemed to be withdrawn and all such colleges or educational institutions previously admitted to the privileges of, or affiliated to, the Bangalore University shall be deemed to be admitted to the privilege of, or affiliated to, the Tumkur University.

XX

XX

XX

14. The Vice-Chancellor.- XX XX

(4) The Search Committee shall submit to the State Government a panel of three persons who are eminent academicians, in the alphabetical order. The State Government shall forward the panel to the Chancellor who shall keeping in view merit, equity and social justice and with the concurrence of the State Government, appoint one person from the panel as the Vice-Chancellor:

Provided that the Chancellor may with the concurrence of the State Government call for a second panel if he considers it necessary and the Search Committee shall submit a second panel which shall be final.

Provided further that the Vice Chancellor of the Women University at Bijapur shall, as far as practicable be a women:

Provided also that notwithstanding anything contrary contained in this section the First Vice Chancellor of the Women University shall be appointed by the State Government subject to such terms and conditions as may be specified.

Provided also that notwithstanding anything contrary contained in this section, the first Vice Chancellor of the Tumkur University shall be appointed by the State Government subject to such terms and conditions as may be specified by it

Provided also that notwithstanding anything contrary contained in this section, the first Vice-Chancellor of the Davanagere University shall be appointed by the State Government subject to such terms and conditions as may be specified by it.

Provided also that notwithstanding anything contrary contained in this section, the first Vice-Chancellors of the Vijayanagara Sri Krishnadevaraya University and Ranichannamma University shall be appointed by the State Government subject to such terms and conditions as may be specified by it.

XX

XX

XX

C.T. RAVI

Minister for Higher Education

V. SHREESH

Secretary

Karnataka Legislative Council

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ನೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ.೧೭೫
Part - IV-A	Bangalore, Monday, February 11, 2013 (Magha 22, Shaka Varsha 1934)	No. 175

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ:ಶಾರಶಾ: 121ಅ:ವಿಪ:2:2013, ಬೆಂಗಳೂರು, ದಿನಾಂಕ: 7ನೇ ಫೆಬ್ರವರಿ, 2013

ಈ ಮುಂದಿನ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ದಿನಾಂಕ: 7ನೇ ಫೆಬ್ರವರಿ, 2013ರಂದು ಮಂಡಿಸಲಾಯಿತು

ಕರ್ನಾಟಕ ವಿಧಾನ ಪರಿಷತ್ತು

ನೂರ ಇಪ್ಪತ್ತೊಂದನೇ ಅಧಿವೇಶನ

ಸಿ.ಎಂ.ಆರ್. ವಿಶ್ವವಿದ್ಯಾಲಯ ವಿಧೇಯಕ, 2013

(2013ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ 2)

ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಇವುಗಳಿಗೆ ಸಂಬಂಧಪಟ್ಟ ವಲಯಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದಲ್ಲಿ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಸಿ.ಎಂ.ಆರ್. ಜ್ಞಾನಧಾರ ನ್ಯಾಸದ ಮೂಲಕ ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಇವುಗಳಿಗೆ ಸಂಬಂಧಪಟ್ಟ ವಲಯಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದಲ್ಲಿ ಪ್ರಗತಿಪರ ವಿಚಾರಗಳನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಸಿ.ಎಂ.ಆರ್. ಜ್ಞಾನಧಾರ ನ್ಯಾಸದ ಮೂಲಕ ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಸಿ.ಎಂ.ಆರ್. ವಿಶ್ವವಿದ್ಯಾಲಯ ಅಧಿನಿಯಮ, 2013 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು, ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ನಿರ್ದಿಷ್ಟಪಡಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ, ಪ್ರಬಂಧಕ ಮಂಡಳಿ ಅಥವಾ ಕಾರ್ಯ ನಿರ್ವಹಣಾ ಪರಿಷತ್ತು ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕ ಮಂಡಳಿ” ಎಂದರೆ, 23ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರಚಿಸಿದ ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು, ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಪರಿಷತ್ತು” ಎಂದರೆ, 27ನೇ ಪ್ರಕರಣದ ಅಡಿಯಲ್ಲಿ ರಚಿಸಿದ ವಿಶ್ವವಿದ್ಯಾಲಯದ ಹಣಕಾಸು ಪರಿಷತ್ತು;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತುಗಳಂಥವುಗಳು ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಹಾಗೂ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಿದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವೊಬ್ಬ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಬಿ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ಕಾರ್ಯನಿರ್ವಹಣಾ ಪರಿಷತ್ತು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ಸದರಿ ಪ್ರಾಯೋಜಕ ಸಂಸ್ಥೆ;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;

- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾರ್ಗದರ್ಶನ ಮಾಡುವ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಡ್‌ಜಂಕ್ಟ್ ಪ್ರಾಧ್ಯಾಪಕರು ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿರ್ದಿಷ್ಟಪಡಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ” ಎಂದರೆ ಭಾರತೀಯ ನ್ಯಾಸ ಅಧಿನಿಯಮ, 1882ರ ಅಡಿಯಲ್ಲಿ ನೋಂದಣಿಯಾದ ಸಿ.ಎಂ.ಆರ್. ಜ್ಞಾನಧಾರ ನ್ಯಾಸ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಸಿ.ಎಂ.ಆರ್. ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ - II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

(2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿದ್ಯಾಸತ್ಯ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ; ಮತ್ತು
- ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರೀಕ್ಷಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂವರು ಸದಸ್ಯರುಗಳನ್ನು ಒಳಗೊಂಡ ಒಂದು ಪರಿಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು, ಪರಿಶೋಧನಾ ಸಮಿತಿಯ ಶಿಫಾರಸ್ಸುಗಳನ್ನು ಪರಿಗಣಿಸಿದ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯಗಳನ್ನು ಹೊಂದಿದ್ದು, ಒಂದು ವಿಶ್ವವಿದ್ಯಾಲಯವನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕೆನುಸಾರವಾಗಿ ಕೆಳಗೆ ನಿರ್ದಿಷ್ಟಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-
 - (ಎ) ಭೂಮಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
 - (ಬಿ) ಭೂಮಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದೊಳಗೆ ಇದ್ದರೆ ನಲವತ್ತು ಎಕರೆಗಳು;
 - (ಸಿ) ಭೂಮಿಯ (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿರುವ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿರುವ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್)ದಲ್ಲಿರತಕ್ಕದ್ದು ಮತ್ತು ಅದು ಸಂಬಂಧಪಟ್ಟ ನ್ಯಾಸ/ಪ್ರತಿಷ್ಠಾನ/ಸಂಸ್ಥೆ/ವಿಶ್ವವಿದ್ಯಾಲಯದ ಹೆಸರಿನಲ್ಲಿಯೇ ಇರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿರುವ ವಿವರಗಳ ಆಧಾರದ ಮೇಲೆ, 47ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದಂತೆ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಲು ನ್ಯಾಸಕ್ಕೆ ಸರ್ಕಾರವು ನಿರ್ದೇಶಿಸಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಸಿಎಂಆರ್ ವಿಶ್ವವಿದ್ಯಾಲಯ” ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರಕಾರ್ಯಸ್ಥಾನವು ಬೆಂಗಳೂರಿನಲ್ಲಿ ಇರತಕ್ಕದ್ದು. ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್ಸುಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಸಹಕುಲಾಧಿಪತಿಯವರು, ಮೊದಲ ಕುಲಪತಿಯವರು, ಮೊದಲ ಸಹಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ಕಾರ್ಯನಿರ್ವಹಣಾ ಪರಿಷತ್ತಿನ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಮಂಜೂರಾತಿ ದೊರೆತ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಚರ ಮತ್ತು ಸ್ಥಿರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗಾಗಿ ಅಥವಾ ಅವುಗಳ ಪ್ರಯೋಜನಕ್ಕಾಗಿ.

-ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯದ ಸ್ಥಾಪನೆಯ ತರುವಾಯ ಐದು ವರ್ಷಗಳು ಪೂರ್ಣಗೊಂಡ ಮೇಲೆ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ

ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಪ್ರಾದೇಶಿಕ ಕೇಂದ್ರಗಳು, ಹೆಚ್ಚುವರಿ ಕ್ಯಾಂಪಸ್‌ಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (i) ತಾಂತ್ರಿಕತೆ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸ್ನಾತಕೋತ್ತರ, ಡಾಕ್ಟೊರಲ್ ಮತ್ತು ಪೋಸ್ಟ್ ಡಾಕ್ಟೊರಲ್ ಕೋರ್ಸುಗಳಿಗೆ ಮುಂದುವರಿಯುವ ಮತ್ತು ಅವುಗಳನ್ನು ಒಳಗೊಳ್ಳುವ ವಿಶ್ವವಿದ್ಯಾಲಯ ಶಿಕ್ಷಣದಲ್ಲಿ ಪ್ರಗತಿಯನ್ನು ಮತ್ತು ಅನ್ವೇಷಣೆಯನ್ನು ಬೆಂಬಲಿಸುವುದು, ಪ್ರೋತ್ಸಾಹಿಸುವುದು ಮತ್ತು ಕೈಗೊಳ್ಳುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಲಹೆಯನ್ನೂ ಒಳಗೊಂಡಂತೆ ಸಂಶೋಧನೆ, ಪ್ರಗತಿ ಮತ್ತು ಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸುವುದು;
- (ii) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿದ್ಯಾರ್ಥಿಗಳ ಸೌಕರ್ಯ, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (iii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಗಳೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳಕಿಗೆ ತರುವುದು;
- (iv) ತಾನು ಸೂಕ್ತವೆಂದು ಭಾವಿಸಬಹುದಾದಂತೆ, ಕಲಿಕೆಯ ಅಂಥ ಶಾಖೆಗಳಲ್ಲಿ ಬೋಧನಾ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸಿ ಜ್ಞಾನ ಪ್ರಸಾರ ಮಾಡುವುದು ಮತ್ತು ಅದನ್ನು ಮುಂದುವರಿಸುವುದು ಹಾಗೂ ವಿಶೇಷವಾಗಿ ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ಕೋರ್ಸುಗಳಲ್ಲಿ ಸಮಗ್ರ ವ್ಯಾಸಂಗ ವಿಷಯಗಳಿಗಾಗಿ ವಿಶೇಷ ಉಪಬಂಧ ಕಲ್ಪಿಸುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಅಂತರವಿದ್ಯಾವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವುದು;
- (v) ಇಂಜಿನಿಯರಿಂಗ್ ಪರಿಹಾರಗಳನ್ನೊದಗಿಸುವ ಭವಿಷ್ಯದ ಸಮರ್ಥವಾದ ತಾಂತ್ರಿಕತೆಗಳ ಸಂಶೋಧನೆಯೊಂದಿಗೆ ಮತ್ತು ತಾಂತ್ರಿಕ ವ್ಯವಹಾರ ಮತ್ತು ಬೆಳೆಯುತ್ತಿರುವ ತಾಂತ್ರಿಕತೆಗೆ ಬೆಂಬಲದೊಂದಿಗೆ ಉನ್ನತ ತಾಂತ್ರಿಕ ಮತ್ತು ವೃತ್ತಿಪರ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸುವುದು;
- (vi) ಉನ್ನತ ಕಲಿಕೆಗೆ ಪ್ರವೇಶಾವಕಾಶಗಳನ್ನು ಮತ್ತು ನ್ಯಾಯಸಮ್ಮತತೆಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಕಲಿಕೆಯ ವಿಧಾನಗಳು ಮತ್ತು ಸ್ಥಳಗಳು, ವ್ಯಾಸಂಗ ಕ್ರಮಗಳ ಸಂಯೋಜನೆ, ದಾಖಲಾತಿಗಾಗಿ ಅರ್ಹತೆ, ಪ್ರವೇಶದ ವಯಸ್ಸು, ಪರೀಕ್ಷೆಯನ್ನು ನಡೆಸುವುದು ಮತ್ತು ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಮವಾದ (ಫ್ಲೆಕ್ಸಿಬಲ್) ಮತ್ತು ಮುಕ್ತವಾದ, ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದ ಅನ್ವೇಷಣಾ ಪದ್ಧತಿಯನ್ನು ಅಳವಡಿಸುವುದು ಹಾಗೂ ಜ್ಞಾನದ ಹೊಸ ಕ್ಷೇತ್ರಗಳಲ್ಲಿ ಉತ್ಕೃಷ್ಟತೆಗೆ ಪ್ರೋತ್ಸಾಹಿಸುವುದು, ಶೈಕ್ಷಣಿಕ ಮತ್ತು ಸಮನ್ವಯ ಕಲಿಕೆ, ಇವೆರಡಕ್ಕೂ ಸಮನಾದ ಪ್ರಾಮುಖ್ಯತೆಯನ್ನು ನೀಡುವುದು;
- (vii) ಗುಣಮಟ್ಟದ ಶಿಕ್ಷಣಕ್ಕಾಗಿ ಕೊಡುಗೆಯನ್ನು ನೀಡಲು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (viii) ಕರ್ನಾಟಕದಲ್ಲಿ ವಿವಿಧ ಸ್ಥಳಗಳಲ್ಲಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಮತ್ತು ಸಂಯೋಜಿತ ಕಾಲೇಜುಗಳನ್ನು ಸ್ಥಾಪಿಸುವುದು ಮತ್ತು ತಾಂತ್ರಿಕತೆ, ವೃತ್ತಿಪರತೆ, ಸಾಮಾನ್ಯ ಶಿಕ್ಷಣ ಮತ್ತು ಸಮಾಜ ಮತ್ತು ಮಾನವ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಬದಲಾವಣೆಗೆ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಕೊಡುಗೆ ನೀಡುವುದು ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದು;
- (ix) ಮೌಲ್ಯಮಾಪನದ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ನೀಡಲು ಪದವಿಗಳನ್ನು, ಡಿಪ್ಲೋಮೋಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (x) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಗಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (xi) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (xii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;

- (xiii) ಭಾರತದಲ್ಲಿ ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;

(xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;

(xx) ಕಾರ್ಯಕಾರಿ ಪರಿಷತ್ತು ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;

(xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ವಿಜ್ಞೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತು ಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.— ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು. ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸುಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಯ ವಿನಿಯಮಗಳಿಗನುಸಾರವಾಗಿರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.— ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು. ಇವುಗಳಲ್ಲಿ ಪ್ರತಿಯೊಂದನ್ನು ಈ ಅಧಿನಿಯಮದಲ್ಲಿ ಉಪಬಂಧಿಸಲಾದಂತೆ ಪ್ರಾಯೋಜಕ ಸಂಸ್ಥೆಯು ಚಲಾಯಿಸಬಹುದು, ಎಂದರೆ:—

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂವರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ಕಾರ್ಯನಿರ್ವಹಣಾ ಪರಿಷತ್ತಿನ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.— ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:—

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹ-ಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ; ಮತ್ತು
- (viii) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.— (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳನ್ನು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಹಾಲಿ ಮುಖ್ಯಸ್ಥರು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ಸದಸ್ಯನಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಭಾಷೆಯನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳ, ಡೀನ್‌ರವರ, ಕುಲಸಚಿವರ ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹ-ಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ಕಾರ್ಯನಿರ್ವಾಹಣಾ ಪರಿಷತ್ತು, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂವರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ

ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

(i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ಶೋಧನಾ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂವರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ, ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು, ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹ-ಕುಲಪತಿಗಳು.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹ-ಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.- ಕುಲಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.- (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.- ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಪರಿಷತ್ತು; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ಮತ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

(8) ಪ್ರಬಂಧಕ ಮಂಡಳಿಯು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹ-ಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಮಂಡಳಿಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವೊಬ್ಬ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ-ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು.- (1) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆ ಮತ್ತು ಅನ್ವೇಷಣೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | |
|---------------------------------------------------------|-----------------|
| (i) ಕುಲಪತಿಯವರು | - ಅಧ್ಯಕ್ಷರು |
| (ii) ಸಹ-ಕುಲಪತಿಯವರು | - ಸದಸ್ಯರು |
| (iii) ಸಂಶೋಧನೆಯ ಡೀನ್ ಇವರು | - ಕಾರ್ಯದರ್ಶಿ |
| (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು | - ಸದಸ್ಯರು |
| (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು | - ಸದಸ್ಯರು ಮತ್ತು |
| (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. | |

27. ಹಣಕಾಸು ಸಮಿತಿ.- (1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- | | |
|----------------------------------------------------------|------------------|
| (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು | - ಅಧ್ಯಕ್ಷರು |
| (ii) ಕುಲಪತಿಯವರು | - ಸದಸ್ಯರು |
| (iii) ಕುಲಸಚಿವರು | - ಸದಸ್ಯರು |
| (iv) ಹಣಕಾಸು ಅಧಿಕಾರಿ | - ಕಾರ್ಯದರ್ಶಿ |
| (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು | - ಸದಸ್ಯರು; ಮತ್ತು |
| (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು. | |

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮದ, ನಿಯಮಗಳ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇಯಾಗಲೀ ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ಕಾರ್ಯನಿರ್ವಹಣಾ ಪರಿಷತ್ತಿನ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮೊದಲು ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ಕಾರ್ಯನಿರ್ವಹಣಾ ಪರಿಷತ್ತು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಕಾರ್ಯನಿರ್ವಹಣಾ ಪರಿಷತ್ತು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;

- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳ, ಪರೀಕ್ಷಕರ, ಪರೀಕ್ಷಾ ಮೇಲ್ವಿಚಾರಕರ, ಟ್ಯಾಬುಲೇಟರ್‌ಗಳ ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. **ವಿನಿಯಮಗಳ ರಚನೆ ವಿಧಾನ.**— ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ಕಾರ್ಯನಿರ್ವಹಣಾ ಪರಿಷತ್ತು ಅನುಮೋದಿಸತಕ್ಕದ್ದು.

37. **ವಿನಿಯಮಗಳ ತಿದ್ದುಪಡಿಗೆ ಅಧಿಕಾರ.**— ಕಾರ್ಯನಿರ್ವಹಣಾ ಪರಿಷತ್ತಿನ ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. **ಶುಲ್ಕ ನಿಯಂತ್ರಣ ಸಮಿತಿ.**— (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಲಿಯ ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಾತಿಯಲ್ಲಿ ಮತ್ತು ಶುಲ್ಕಗಳ ಸಂಗ್ರಹಣೆಯ ಅನುಪಾಲನೆ ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. **ನೌಕರರ ಸೇವಾ ಷರತ್ತುಗಳು.**— (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. **ಮೇಲ್ಮನವಿ ಹಕ್ಕು.**— ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

41. **ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.**— ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. **ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.**— ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. **ಸಮಿತಿಗಳ ರಚನೆ.**— 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮಕ್ಕೆ ಅಥವಾ ಪರಿನಿಯಮಗಳಿಗೆ ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮದ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ಕಾರ್ಯನಿರ್ವಹಣಾ ಪರಿಷತ್ತು, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳನ್ನು ನಗದು ಹಣದ ರೂಪದಲ್ಲಿ ಮತ್ತು ಉಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ:

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು, ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು / ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಶಗಳ / ವಂತಿಗಳ;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

(i) ವಿದ್ಯಾರ್ಥಿಗಳಿಗೆ ವಿದಿಸಬಹುದಾದ ಅಭಿವೃದ್ಧಿ ಶುಲ್ಕಗಳು;

(ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;

(iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಶಗಳ/ವಂತಿಗಳ; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿತವಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ಪರಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ಕಾರ್ಯನಿರ್ವಹಣಾ ಪರಿಷತ್ತು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

57. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವುದೇ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

- (i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;
- (ii) ಶಿಕ್ಷಣದ ಗುಣಮಟ್ಟ;
- (iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;
- (iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಸಿ.ಎಂ.ಆರ್. ಜ್ಞಾನಧಾರ ನ್ಯಾಸವು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಸಿ.ಎಂ.ಆರ್. ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಹಾಗೂ ಅವುಗಳಿಗೆ ಅನುಷ್ಠಾನಿಕವಾದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಲ್ಲಿನ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಅದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 39 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 47 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 58 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ

ಸಿ.ಟಿ. ರವಿ

ಉನ್ನತ ಶಿಕ್ಷಣ ಸಚಿವರು

ವಿ. ಶ್ರೀಶ್

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು

KARNATAKA LEGISLATIVE COUNCIL
ONE HUNDRED AND TWENTY FIRST SESSION
C.M.R. UNIVERSITY BILL, 2013
(L.C. Bill No. 02 of 2013)

A Bill to establish and incorporate in the State of Karnataka a University of unitary nature in private sector by the C.M.R. Jnanadhara Trust to promote and undertake the advancement of applied University education in General, Technical, Health, Management, Life Sciences and allied sectors and for the matters connected therewith or incidental thereto.

Whereas it is expedient to establish and incorporate in the State of Karnataka a University of unitary nature in private sector by the C.M.R. Jnanadhara Trust to promote and undertake the advancement of applied University Education in Technical, Health, Management, life sciences and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty fourth year of the Republic of India as follows:-

CHAPTER-I

PRELIMINARY

1. Short title, extent and commencement:-(1) This Act may be called the C.M.R. University Act, 2013.

(2) It extends to the whole of the State of Karnataka.

(3) It shall come into force on such date as the State Government may, by notification, in the official Gazette, appoint.

2. Definitions:-In this Act, unless the context otherwise requires,-

- (a) "Academic Council" means the Academic Council of the University as specified in section 25;
- (b) "Agenda Matters" means all the matters and businesses to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and businesses at such a meeting;
- (c) "Board of Governors" means the Board of Governors of the University as specified in Section 23;
- (d) "Board of Management" means the Board of Management of the University as specified in Section 24;
- (e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;
- (f) "Campus" means a campus established, maintained by the University wherever situated;
- (g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee and such other committees;
- (h) "Constituent College" means a college or institution established and maintained by the University;
- (i) "Finance Committee" means the Finance Committee of the University as specified in Section 27;
- (j) "Government" means the Government of Karnataka;
- (k) "National Accreditation bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, National Council of Teacher Education, Medical and Dental Councils of India, Pharmaceutical Council of India, National Council of Assessment and Accreditation, Indian Council of Agriculture Research, Council of Scientific and Industrial Research etc. and includes the Government;
- (l) "Prescribed" means prescribed by rules made by the Government under this Act;

- (m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of co-ordinating and supervising the work of Study Centres in any region and for performing such other functions as may be conferred on such centre by the Board of Management;
- (p) "Sponsoring Authority" or "Sponsoring Body" in relation to this Act means Sponsoring Trust;
- (q) "State" means State of Karnataka;
- (r) "Statutes" and "Regulations" means respectively the Statutes and Regulations of the University made under this Act;
- (s) "Study Centre" means a centre established and maintained by the University for the purpose of advising, counseling or for rendering any other assistance required by the students in the context of the education;
- (t) "Teacher" means and includes a Professor, Associate Professor, Assistant Professor, Reader or Lecturer or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms prescribed by the University Grants Commission;
- (u) "Trust" means C.M.R. Jnanadhara Trust, registered under the Indian Trust Act, 1882.
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means C.M.R. University established and incorporated under this Act;
- (x) "Visitor" means the visitor of the University as specified in section 13.

CHAPTER-II

THE UNIVERSITY AND SPONSORING BODY

3. Proposal for the establishment of the University:- (1) the Trust shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Trust.

(3) The proposal shall contain the following particulars, namely:-

- (i) the objects of the University along with the details of Trust;
- (ii) the extent and status of the University and the availability of land;
- (iii) the nature and type of programmes of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities;
- (vi) the phased outlays of capital expenditure for a period of five academic years immediately following the commencement date;
- (vii) the item-wise recurring expenditure, sources of finance and estimated expenditure for each student;
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;

- (xi) the years of experience and expertise in the concerned discipline at the command of Trust; as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three members who are Ex-officio members of Karnataka State Higher Education Council to examine the proposal received, which shall make recommendations to the State Government.

4. Establishment of the University:- (1) Where the State Government, after considering the recommendations of the screening Committee and holding such inquiry as it may deem necessary, is satisfied that-

- (i) the Trust has ability to run an University with sufficient infrastructure.
- (ii) owns a land to the extent specified below in accordance with its location namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority area;
 - (c) not less than sixty acres of land in the places other than the places specified in Clauses (a) and (b).

The land specified above shall consist of a single block and it shall be in the name of the concerned Trust / foundation / institution / university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the State Government may, by notification, in the official Gazette, accord sanction for establishment of the University of unitary nature in the State by the name of "C.M.R. University".

(3) The headquarters of the University shall be at Bangalore. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance:- The University shall be self-financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise,-

- (a) for research, development and other activities for which other State Government organizations are provided financial assistance; or
- (b) for any specific research or programmes receiving support from the State Government and
- (c) for the benefit of the similar Universities in the State whether subject to a change in State Policy or otherwise;

Provided that the university may receive any financial support from any other source.

6. Power to establish constituent College, additional campuses, Regional Centres or Study Centres:- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

7. Objects of the University:-The University shall employ a broad range of strategies to achieve its vision and objectives,-

- (i) to support, promote and undertake advancement of and innovation in University education leading up to and including post graduate, doctoral and post doctoral courses in the Technical, Health, Management, Life sciences and allied sectors and make provisions for research, advancement and dissemination of knowledge including consultancy in these fields;
- (ii) to collaborate with any other universities, research institutions, non-profit organizations, industry associations, professional associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;
- (iii) to undertake collaborative research and advocacy with any organizations with prior approval of the State Government;
- (iv) to disseminate and advance knowledge by providing instructional and research facilities in such branches of learning as it may deem fit and in particular, to make special provisions for integrated courses in Technical, Health, Management, Life sciences and other such Higher Educational Programmes of the University and to make appropriate measures for promoting interdisciplinary studies and research;
- (v) to develop human resources to meet the demands of high end technical and professional industries with research on future sustainable technologies catering to engineering solutions and support technology business and technology incubation;
- (vi) to provide innovative system of University level education, flexible and open with regard to methods and places of learning, combination of courses eligibility for enrolment, age of entry, conduct of examinations and operation of programmes with a view to promoting access and equity in higher learning besides encouraging excellence in new fields of knowledge and placing special emphasis on both academic as well as application oriented learning;
- (vii) to develop resource centres to contribute to quality education with prior approval of the State Government;
- (viii) to establish Campuses, Regional centres, study centres and constituent Colleges at various locations in Karnataka and to contribute and develop an understanding of educational change in technical, professional, general education and social and human development with prior approval of Government;
- (ix) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;
- (x) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;
- (xi) to undertake programmes for development and training of faculty and researchers of the University in partnership with any other university of quality with prior approval of the State Government;
- (xii) to undertake necessary or expedient action to pursue and promote the objectives of the University;
- (xiii) to pursue any objectives as may be approved by the Government for the enhancement of education and other development sectors in India.

8. Powers of the University:-The University shall have the following powers, namely:-

- (i) to establish and maintain such Campuses, Regional Centres and Study Centres in Karnataka as may be determined by the University from time to time in the manner laid down by the Statutes with prior approval of the Government and as per UGC norms;

- (ii) to carry out all such other activities as may be necessary or feasible in furtherance of the object of the University;
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards, medals etc., in accordance with the Statutes;
- (v) to demand and receive such fees, bills, invoices and collect charges as may be fixed by the Statutes or rules, as the case may be;
- (vi) to make provisions for extracurricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;
- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including Trust and endowment properties for the purpose of the University or a Constituent College or a Campus, Regional Centre, Study Centre;
- (ix) to institute and maintain hostels and to recognize places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time to time;
- (xiii) to organize and conduct refresher courses, orientation courses workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media;
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire, takeover, and run the management of any other educational institution with the prior approval of the State Government;
- (xx) to acquire properties with the prior approval of the Board of Management;
- (xxi) to undertake any other activities connected with or incidental to above objectives of the University.

9. University open to all classes, castes, creed, gender or nation:-The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that, where there are less than ten seats in any course like Post Graduate, they shall be reserved by clubbing such courses together and where there are less than three seats in any course they shall be reserved by rotation.

10. National Accreditation:- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the Sponsoring Body:- The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any conflict at the meeting of the Board of Governors in the manner provided for in this Act.

CHAPTER – III

OFFICERS OF THE UNIVERSITY

12. Officers of the University:- The following shall be the officers of the University, namely:-

- (i) The Visitor;
- (ii) The Pro-visitor;
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer; and
- (viii) Such other officers as may be declared by the Statutes to be officers of the University.

13. The Visitor:- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside at the convocation of the University for conferring degrees and diplomas.

(3) The Visitor shall have the following powers, namely:-

- (ii) to call for any paper or information relating to the affairs of the University;
- (iii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with by all the concerned.

14. The Pro-Visitor:- (1) The Hon'ble Minister for Higher Education, Government of Karnataka shall be the pro-visitor of the University:-

(2) The pro-visitor shall, when the Visitor is absent, preside at the Convocation of the University for conferring degrees and diplomas.

15. The Chancellor:- (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to preapprove the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Vice-Chancellor:- (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

17. The Pro Vice-Chancellor:- The Vice-Chancellor shall appoint not exceeding three pro-vice Chancellors with the written approval of the Chancellor in such manner and they shall exercise such powers and perform such duties as may be laid down by the Statutes.

18. Deans of faculties:- Deans of faculties shall be appointed by the Vice-Chancellor with the written approval of the Chancellor in such manner and they shall exercise such powers and perform such duties as may be laid down by the Statutes.

19. The Registrar:- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

20. The Finance Officer:- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

21. Other Officers:- The manner of appointment, terms and conditions of service and powers and duties of the other officers of the University shall be such as may be specified by Statutes.

CHAPTER – IV

AUTHORITIES OF THE UNIVERSITY

22. Authorities of the University:- The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

23. The Board of Governors and its powers:- (1) The Board of Governors shall consist of the following, namely:-

- (i) The Chancellor - Chairperson
- (ii) The Vice-Chancellor - Member
- (iii) The Principal Secretary / Secretary to the State Government in the Department of Higher Education or by his nominee not below the rank of Deputy Secretary
- (iv) The Principal Secretary / Secretary to the State Government in the Department of Medical Education or by his nominee not below the rank of Deputy Secretary
- (v) One expert from the field of management, finance or any other specialized, including administration to be nominated by the State Government.
- (vi) Two persons nominated by the Sponsoring Body of whom one shall be woman;
- (vii) The Pro Vice Chancellor who shall be non-voting member;
- (viii) One eminent educationist nominated by the University Grants Commission

(2) The Registrar shall be non-voting member Secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee;
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) The Board of Governors shall meet at such time and place as may be specified by Statute.

24. The Board of Management :-(1) The Board of Management shall consist of the following,namely:-

- (i) The Vice Chancellor;
- (ii) The Pro-Vice Chancellors;
- (iii) The Registrar;
- (iv) Two nominees of the Sponsoring Body;
- (v) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

25. The Academic Council:-(1) The Academic Council shall consist of the following, namely:-

- | | | |
|--------------------------------------------------------------|---|-------------|
| (i) The Vice-Chancellor | - | Chairperson |
| (ii) The Pro Vice Chancellor | - | Members |
| (iii) The Registrar | - | Secretary |
| (iv) Such other members as may be specified by the Statutes. | | |

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

26. The Research and Innovation Council:- (1) Research and Innovation Council shall be the Principal Research and Innovation Committee of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, Regulations and the Rules, co-ordinate and exercise general supervision over the Innovation and Research policies of the University.

(2) The Research and Innovation Council shall consist of the following, namely:-

- | | | |
|-------|---------------------------------------------------------|----------------|
| (i) | The Vice-Chancellor | - Chairperson |
| (ii) | The Pro Vice Chancellor | - Member |
| (iii) | The Dean of Research | - Secretary |
| (iv) | Head of the Department of Innovation | - Member |
| (v) | Deans of all Faculties | - Members; and |
| (vi) | Such other members as may be specified in the Statutes. | |

27. The Finance Committee:-(1) The Finance Committee shall consist of the following, namely:-

- | | | |
|-------|---------------------------------------------------------|---------------|
| (i) | The Chancellor or his Nominee | - Chairperson |
| (ii) | The Vice-chancellor | - Member |
| (iii) | The Registrar | - Member |
| (iv) | The Finance Officer | - Secretary |
| (v) | One nominee of the Sponsoring Body | - Member; and |
| (vi) | Such other members as may be specified in the statutes. | |

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes co-ordinate and exercise general supervision over the financial matters of the University.

28. Other Authorities:- The constitution, powers and functions of the other authorities of the University shall be such as may be specified by the statutes.

29. Disqualification for membership of an Authority or Body: A person shall be disqualified for being a member of any of the authorities of bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

30. Proceedings not invalidated on account of vacancy:- No act or proceedings of any authority of the University shall be invalid merely by reason of the existence of any vacancy or defect in the constitution of the authority.

31. Provisions pertaining to Agenda Matters:- (1) No Agenda Matter shall be either included in the Agenda for or taken up for discussion and decided in, the meeting of the Board of Governors or the Board of Management or any Committees without obtaining the prior written approval of the Chancellor.

(2) In the event of breach, the Chancellor shall be entitled at all time to immediately take remedial action by reversing all decisions taken by any functionary or body of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall be deemed to be null and void, ab initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

32. Statutes:- Subject to the provisions of this Act, the Statutes may provide for any matter relating to the University and staff, as given below, namely:-

- (i) the procedure for transaction of business of the Authorities of the University and the composition of bodies not specified in this Act;
- (ii) the operation of the permanent statutory endowment fund, University endowment fund, the general fund and the development fund;
- (iii) the terms and conditions of appointment of the Vice-Chancellor, the Registrar and the Finance Officer and their powers and functions;
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

33. Statutes how made:- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

34. Power to amend the Statutes:- The Board of Governors may, make new or additional Statutes or amend or repeal the Statutes.

35. Regulations:- Subject to the provisions of this Act, the regulations may provide for all or any of the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

36. Regulations how made:- The Regulations shall be made by the Academic Council and approved by Board of Management.

37. Power to amend Regulations:- The Academic Council may, with the approval of the Board of Management, make new or additional regulations or amend or repeal the regulations.

38. Fee Regulation Committee:- (1) The fee of the university seats reserved for Karnataka Students under section 9 shall be regulated by the Fee Regulation Committee Constituted by the Government, which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions of collection of fee.

CHAPTER – VI

MISCELLANEOUS

39. Conditions of service of employees:- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

40. Right to appeal:- In case of disciplinary actions by the University against its employee or student, the aggrieved employee or students shall have a right to appeal as specified by the statutes.

41. Provident or pension fund:- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

42. Disputes as to constitution of University authorities and bodies:- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

43. Constitution of Committees:- Any authority of the University mentioned in section 22, shall be empowered to constitute a committee of such authority, consisting of such members of such authority and having such powers as the authority may deem fit.

44. Filling of casual vacancies:- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

45. Protection of action taken in good faith:- No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

46. Transitional provisions:- Notwithstanding anything contained in any other provisions of this Act and the Statutes,-

(i) the first Vice-Chancellor and Pro-Vice-Chancellor, if any shall be appointed by the Chancellor;

(ii) the first Registrar and the first Finance Officer shall be appointed by the Chancellor; and

(iii) the first Board of Management, the first Finance Committee, Planning Board, the first Innovation and Research Council and the first Academic Council shall be constituted by the Chancellor.

47. Permanent Statutory Endowment Fund:- (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed by the statutes.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

48. University Endowment Fund:- (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

49. General Fund:-(1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made by the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

50. Development fund:- (1) The University shall establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

51. Maintenance of funds:- The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

52. Annual Report:- (1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the State Government before 31st December following close of the financial year in 31st March of each year.

53. Account and audit:- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors, shall forward the same to the visitor and the Government along with its observation thereon or before 31st December of each year.

(5) In the event of any material alteration in the Report of the Auditors, the State Government may issue directions to the University, and such directions shall be binding on the University.

54. Mode of proof of University record:- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

55. Power of State Government to issue directions:- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

56. Penalties:- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

57. Power to Enter and Inspect - Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the officer authorized to exercise the same powers and discharge the same functions as provided under section 9 of that Act for the purposes of this Act.

58. Power to give direction for dissolution of the University:- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct Inspection of University once in two years regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialisation of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue

directions to the management of the University to set right the administration. If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for the administration of the University for the rest of the period of from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

59. Expenditure of the University during dissolution:-(1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

60. Removal of difficulties:- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

61. Power to make rules by the State Government:- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

C.M.R. Jnanadhara Trust, have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector which presently stands at 11.5% in Karnataka.

Keeping in view the above, it is considered necessary to provide for establishment of C.M.R. University.

This private university focuses on teaching, training, research and development in the fields of Technical, Health, Management, life sciences and allied sectors and for the matters connected therewith or incidental thereto.

Hence, the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 39:	Empowers the State Government to prescribe by rules the terms and conditions of appointment of employee of the university.
Clause 47:	Empowers the State Government to prescribe by rules the manner of investing permanent statutory Endowment Fund.
Clause 58:	sub-clause (3) empowers the State Government to prescribe by rules the time within which the management of the university shall comply with the direction issued by the Government. sub-clause (4) empowers the State Government to make rules regarding the manner of winding up of the university.
Clause 59:	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 61:	Empowers the State Government to make rules for carrying out the purposes of the Act.

The proposed delegation of Legislative power is normal in character.

C.T. RAVI

Minister for Higher Education

V. SHREESH

Secretary

Karnataka Legislative Council

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ. ೧೭೬
Part - IV-A	Bangalore, Monday, February 11, 2013 (Magha 22, Shaka Varsha 1934)	No. 176

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ:ಶಾರಶಾ: 121ಅ:ವಿಪ:3:2013, ಬೆಂಗಳೂರು, ದಿನಾಂಕ: 7ನೇ ಫೆಬ್ರವರಿ, 2013

ಈ ಮುಂದಿನ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ದಿನಾಂಕ: 7ನೇ ಫೆಬ್ರವರಿ, 2013ರಂದು ಮಂಡಿಸಲಾಯಿತು

ಕರ್ನಾಟಕ ವಿಧಾನ ಪರಿಷತ್ತು

ನೂರ ಇಪ್ಪತ್ತೊಂದನೇ ಅಧಿವೇಶನ

ನ್ಯೂ ಬಾರ್ಲಿಮೆನ್ ವಿಶ್ವವಿದ್ಯಾಲಯ ವಿಧೇಯಕ, 2013

(2013ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ 3)

ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನ ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಶ್ರೀ ಸತ್ಯನಾರಾಯಣ ಎಜುಕೇಷನಲ್ ಟ್ರಸ್ಟ್ ಮೂಲಕ ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಸಾಮಾನ್ಯ, ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಶ್ರೀ ಸತ್ಯನಾರಾಯಣ ಎಜುಕೇಷನಲ್ ಟ್ರಸ್ಟ್ ಮೂಲಕ ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ನ್ಯೂ ಬಾಲ್ಡ್‌ವಿನ್ ಅಧಿನಿಯಮ, 2013 ಎಂದು ಕರೆಯತಕ್ಕದ್ದು.
 (2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.
 (3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 23ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ಶೋಧನಾ ಸಮಿತಿ, ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ಹಣಕಾಸು ಪರಿಷತ್ತು ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ದೂರಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು ಮುಂತಾದ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ಕಾರ್ಯಕಾರಿ ಪರಿಷತ್ತು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ ಪ್ರಾಯೋಜಕ ನ್ಯಾಸ;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;

- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ” ಎಂದರೆ ಭಾರತೀಯ ನ್ಯಾಸ ಅಧಿನಿಯಮ, 1882ರ ಅಡಿಯಲ್ಲಿ ನೋಂದಣಿಯಾದ ಶ್ರೀ ಸತ್ಯನಾರಾಯಣ ಎಜುಕೇಷಲ್ ಟ್ರಸ್ಟ್ ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ನ್ಯೂ ಬಾಲ್ಡ್‌ವಿನ್ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ವಿಕಾಸಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸವು ಹೊಂದಿರತಕ್ಕದ್ದು.

(2) ನ್ಯಾಸವು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ನ್ಯಾಸದ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- (ii) ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- (iii) ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- (iv) ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- (v) ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- (vi) ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- (vii) ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸವು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- (i) ನ್ಯಾಸವು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;
- (ii) ಪ್ರದೇಶಕ್ಕೆನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-
 - (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
 - (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು, ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
 - (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ/ಪ್ರತಿಷ್ಠಾನ/ಸಂಸ್ಥೆ/ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ನ್ಯಾ ಬಾಲ್ಡ್‌ವಿನ್ ವಿಶ್ವವಿದ್ಯಾಲಯ” ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಬೆಂಗಳೂರಿನಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹಾರಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹಾರಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗೆ ಅವಕಾಶವನ್ನು ಕಲ್ಪಿಸುವುದಕ್ಕೆ ಅಥವಾ ಅವುಗಳ ಪ್ರಯೋಜನಕ್ಕಾಗಿ.

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ

ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದ್ವಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (i) ತಾಂತ್ರಿಕತೆ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸ್ನಾತಕೋತ್ತರ, ಡಾಕ್ಟೊರಲ್ ಮತ್ತು ಪೋಸ್ಟ್ ಡಾಕ್ಟೊರಲ್ ಕೋರ್ಸುಗಳಿಗೆ ಮುಂದುವರಿಯುವ ಮತ್ತು ಅವುಗಳನ್ನು ಒಳಗೊಳ್ಳುವ ವಿಶ್ವವಿದ್ಯಾಲಯ ಶಿಕ್ಷಣದಲ್ಲಿ ಪ್ರಗತಿಯನ್ನು ಮತ್ತು ಅನ್ವೇಷಣೆಯನ್ನು ಬೆಂಬಲಿಸುವುದು, ಪ್ರೋತ್ಸಾಹಿಸುವುದು ಮತ್ತು ಕೈಗೊಳ್ಳುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಲಹೆಯನ್ನೂ ಒಳಗೊಂಡಂತೆ ಸಂಶೋಧನೆ, ಪ್ರಗತಿ ಮತ್ತು ಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸುವುದು;
- (ii) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿದ್ಯಾರ್ಥಿಗಳ ಸಲಹೆ, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (iii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳಕಿಗೆ ತರುವುದು;
- (iv) ತಾನು ಸೂಕ್ತವೆಂದು ಭಾವಿಸಬಹುದಾದಂತೆ, ಕಲಿಕೆಯ ಅಂಥ ಶಾಖೆಗಳಲ್ಲಿ ಬೋಧನಾ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸಿ ಜ್ಞಾನ ಪ್ರಸಾರ ಮಾಡುವುದು ಮತ್ತು ಅದನ್ನು ಮುಂದುವರಿಸುವುದು ಹಾಗೂ ವಿಶೇಷವಾಗಿ ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ಕೋರ್ಸುಗಳಲ್ಲಿ ಸಮಗ್ರ ವ್ಯಾಸಂಗ ವಿಷಯಗಳಿಗಾಗಿ ವಿಶೇಷ ಉಪಬಂಧ ಕಲ್ಪಿಸುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಅಂತರವಿದ್ಯಾವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವುದು;
- (v) ಇಂಜಿನಿಯರಿಂಗ್ ಪರಿಹಾರಗಳನ್ನೊದಗಿಸುವ ಭವಿಷ್ಯದ ಸಮರ್ಥವಾದ ತಾಂತ್ರಿಕತೆಗಳ ಸಂಶೋಧನೆಯೊಂದಿಗೆ ಮತ್ತು ತಾಂತ್ರಿಕ ವ್ಯವಹಾರ ಮತ್ತು ಬೆಳೆಯುತ್ತಿರುವ ತಾಂತ್ರಿಕತೆಗೆ ಬೆಂಬಲದೊಂದಿಗೆ ಉನ್ನತ ತಾಂತ್ರಿಕ ಮತ್ತು ವೃತ್ತಿಪರ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸುವುದು;
- (vi) ಉನ್ನತ ಕಲಿಕೆಗೆ ಪ್ರವೇಶಾವಕಾಶಗಳನ್ನು ಮತ್ತು ನ್ಯಾಯಸಮ್ಮತತೆಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಕಲಿಕೆಯ ವಿಧಾನಗಳು ಮತ್ತು ಸ್ಥಳಗಳು, ವ್ಯಾಸಂಗ ಕ್ರಮಗಳ ಸಂಯೋಜನೆ, ದಾಖಲಾತಿಗಾಗಿ ಅರ್ಹತೆ, ಪ್ರವೇಶದ ವಯಸ್ಸು, ಪರೀಕ್ಷೆಯನ್ನು ನಡೆಸುವುದು ಮತ್ತು ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಮವಾದ (ಫ್ಲೆಕ್ಸಿಬಲ್) ಮತ್ತು ಮುಕ್ತವಾದ, ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದ ಅನ್ವೇಷಣಾ ಪದ್ಧತಿಯನ್ನು ಅಳವಡಿಸುವುದು ಹಾಗೂ ಜ್ಞಾನದ ಹೊಸ ಕ್ಷೇತ್ರಗಳಲ್ಲಿ ಉತ್ಕೃಷ್ಟತೆಗೆ ಪ್ರೋತ್ಸಾಹಿಸುವುದು, ಶೈಕ್ಷಣಿಕ ಮತ್ತು ಸಮನ್ವಯ ಕಲಿಕೆ, ಇವೆರಡಕ್ಕೂ ಸಮನಾದ ಪ್ರಾಮುಖ್ಯತೆಯನ್ನು ನೀಡುವುದು;
- (vii) ಗುಣಮಟ್ಟದ ಶಿಕ್ಷಣಕ್ಕಾಗಿ ಕೊಡುಗೆಯನ್ನು ನೀಡಲು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (viii) ಕರ್ನಾಟಕದಲ್ಲಿ ವಿವಿಧ ಸ್ಥಳಗಳಲ್ಲಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಮತ್ತು ಸಂಯೋಜಿತ ಕಾಲೇಜುಗಳನ್ನು ಸ್ಥಾಪಿಸುವುದು ಮತ್ತು ತಾಂತ್ರಿಕತೆ, ವೃತ್ತಿಪರತೆ, ಸಾಮಾನ್ಯ ಶಿಕ್ಷಣ ಮತ್ತು ಸಮಾಜ ಮತ್ತು ಮಾನವ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಬದಲಾವಣೆಗೆ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಕೊಡುಗೆ ನೀಡುವುದು ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದು;
- (ix) ಮೌಲ್ಯಮಾಪನದ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ನೀಡಲು ಪದವಿಗಳನ್ನು, ಡಿಪ್ಲೋಮೋಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (x) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಗಾರ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (xi) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (xii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;

- (xiii) ಭಾರತದಲ್ಲಿ ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;

- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;
- (xx) ಕಾರ್ಯಕಾರಿ ಪರಿಷತ್ತು ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ವಿಜ್ಞೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತಾ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.— ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.— ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:—

- ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- ಕಾರ್ಯಕಾರಿ ಪರಿಷತ್ತಿನ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.— ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:—

- ಸಂದರ್ಶಕರು;
- ಸಹ-ಸಂದರ್ಶಕರು;
- ಕುಲಾಧಿಪತಿಗಳು;
- ಕುಲಪತಿಗಳು;
- ಸಹಕುಲಪತಿಗಳು;
- ಕುಲಸಚಿವರು;
- ಹಣಕಾಸು ಅಧಿಕಾರಿ; ಮತ್ತು
- ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

13. ಸಂದರ್ಶಕರು.— (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳನ್ನು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಪ್ರಸ್ತುತ ಅಧ್ಯಕ್ಷರು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ನ್ಯಾಸಧಾರಿಯಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಛಾಪನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೃಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶನ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿದ್ದರೂ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಮತ್ತು ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕಾರ್ಯಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.- ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;

- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.

(7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.

(8) ಪ್ರಬಂಧಕ ಮಂಡಳಿಯು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು.- (1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು.- (1) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರಗಳ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ

- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

27. ಹಣಕಾಸು ಪರಿಷತ್ತು.-(1) ಹಣಕಾಸು ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
- (ii) ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಸದಸ್ಯರು
- (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ
- (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು; ಮತ್ತು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಪರಿಷತ್ತು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುವೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ.

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.-(1) ಯಾವುವೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ಕಾರ್ಯಕಾರಿ ಪರಿಷತ್ತು ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಷಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಶಾಸನಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್‌), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. **ವಿನಿಯಮಗಳ ರಚನೆ ವಿಧಾನ.**— ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

37. **ವಿನಿಯಮಗಳ ತಿದ್ದುಪಡಿಗೆ ಅಧಿಕಾರ.**— ವ್ಯವಸ್ಥಾಪನಾ ಮಂಡಳಿಯ ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. **ಶುಲ್ಕ ನಿಯಂತ್ರಣ ಸಮಿತಿ.**— (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಳಿಯು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು ವಿಶ್ವವಿದ್ಯಾಲಯದ ಪ್ರವೇಶಗಳ ಮತ್ತು ಶುಲ್ಕದ ಸಂಗ್ರಹಣೆಯ ಅನುಪಾಲನೆಯನ್ನು ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. **ನೌಕರರ ಸೇವಾ ಷರತ್ತುಗಳು.**— (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. **ಮೇಲ್ಮನವಿ ಹಕ್ಕು.**— ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಮೇಲ್ಮನವಿ ಹಕ್ಕನ್ನು ಹೊಂದಿರತಕ್ಕದ್ದು.

41. **ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.**— ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. **ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವರಗಳು.**— ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. **ಸಮಿತಿಗಳ ರಚನೆ.**— 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. **ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.**— ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. **ಸದ್ಯಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.**— ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಯಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. **ತಾತ್ಕಾಲಿಕ ಉಪಬಂಧಗಳು.**— ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,—

(i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;

(ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು

(iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರೇಷನ್‌ನಲ್ಲಿಯೂ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರೇಷನ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿನ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

57. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ

(1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿಣಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನೇಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49, ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ

ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಶ್ರೀ ಸತ್ಯನಾರಾಯಣ ಎಜುಕೇಷನಲ್ ಟ್ರಸ್ಟ್ ಇದು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ನ್ಯೂ ಬಾಲ್ಡ್‌ವಿನ್ ವಿಶ್ವವಿದ್ಯಾಲಯ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವವಿಜ್ಞಾನಗಳ ಹಾಗೂ ಅವುಗಳಿಗೆ ಅನುಷಂಗಿಕವಾದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಲ್ಲಿನ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಅದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 39 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 47 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 58 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಪಿ.ಟಿ. ರವಿ

ಉನ್ನತ ಶಿಕ್ಷಣ ಸಚಿವರು

ವಿ. ಶ್ರೀಶ್

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು

**KARNATAKA LEGISLATIVE COUNCIL
ONE HUNDRED AND TWENTY FIRST SESSION
NEW BALDWIN UNIVERSITY BILL, 2013
(L.C. Bill No. 03 of 2013)**

A Bill to establish and incorporate in the State of Karnataka a University of unitary nature in private sector by Sri. Sathyanarayana Educational Trust to promote and undertake the advancement of applied University education in General, Technical, Health, Management, Life Sciences and allied sectors and for the matters connected therewith or incidental thereto.

Whereas it is expedient to establish and incorporate in the State of Karnataka a University of unitary nature in private sector by Sri. Sathyanarayana Educational Trust to promote and undertake the advancement of applied University Education in Technical, Health, Management, life sciences and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty fourth year of the Republic of India as follows:-

CHAPTER-I

PRELIMINARY

1. Short title, extent and commencement:-(1) This Act may be called the New Baldwin University Act, 2013.

(2) It extends to the whole of the State of Karnataka.

(3) It shall come into force on such date as the State Government may, by notification, in the official Gazette, appoint.

2. Definitions:-In this Act, unless the context otherwise requires,-

(a) "Academic Council" means the Academic Council of the University as specified in section 25;

(b) "Agenda Matters" means all the matters and businesses to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and businesses at such a meeting;

(c) "Board of Governors" means the Board of Governors of the University as specified in Section 23;

(d) "Board of Management" means the Board of Management of the University as specified in Section 24;

(e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;

(f) "Campus" means a campus established, maintained by the University wherever situated;

(g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee and such other committees;

(h) "Constituent College" means a college or institution established and maintained by the University;

(i) "Finance Committee" means the Finance Committee of the University as specified in Section 27;

(j) "Government" means the Government of Karnataka;

(k) "National Accreditation bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, National Council of Teacher Education, Medical and Dental Councils of India, Pharmaceutical Council of India, National Council of Assessment and Accreditation, Indian Council of Agriculture Research, Council of Scientific and Industrial Research etc. and includes the Government;

(l) "Prescribed" means prescribed by rules made by the Government under this Act;

(m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;

(n) "Registrar" means the Registrar of the University;

(o) "Regional Centre" means a centre established or maintained by the University for the purpose of co-ordinating and supervising the work of Study Centres in any region and for performing such other functions as may be conferred on such centre by the Board of Management;

(p) "Sponsoring Authority" or "Sponsoring Body" in relation to this Act means Sponsoring Trust;

(q) "State" means State of Karnataka;

(r) "Statutes" and "Regulations" means respectively the Statutes and Regulations of the University made under this Act;

(s) "Study Centre" means a centre established and maintained by the University for the purpose of advising, counseling or for rendering any other assistance required by the students in the context of the education;

(t) "Teacher" means and includes a Professor, Associate Professor, Assistant Professor, Reader or Lecturer or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms prescribed by the University Grants Commission;

(u) "Trust" means Sri Satynarayana Educational Trust, registered under the Indian Trust Act, 1882.

(v) "University Grants Commission" means the Commission established under section 4 of the University Grants Commission Act, 1956 (Central Act 3 of 1956);

(w) "University" means New Baldwin University established and incorporated under this Act;

(x) "Visitor" means the visitor of the University as specified in section 13.

CHAPTER-II

THE UNIVERSITY AND SPONSORING BODY

3. Proposal for the establishment of the University:- (1) the Trust shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Trust.

(3) The proposal shall contain the following particulars, namely:-

(i) the objects of the University along with the details of the Trust;

(ii) the extent and status of the University and the availability of land;

(iii) the nature and type of programmes of study and research to be undertaken by the University during a period of five academic years immediately following the commencement date;

(iv) the nature of faculties, courses of study and research proposed to be started;

(v) the campus development such as buildings, equipment and structural amenities;

(vi) the phased outlays of capital expenditure for a period of five academic years immediately following the commencement date;

(vii) the item-wise recurring expenditure, sources of finance and estimated expenditure for each student;

(viii) the scheme for mobilizing resources and the cost of capital thereto and the manner of repayments to each source;

(ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;

(x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;

(xi) the years of experience and expertise in the concerned discipline at the command of the Trust; as well as the financial resources;

(xii) the system for selection of students to the courses of study at the University; and

(xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three members who are Ex-officio members of Karnataka State Higher Education Council to examine the proposal received from the Sponsoring Trust which has recommendations to the State Government.

4. Establishment of the University:- (1) Where the State Government, after considering the recommendations of the screening Committee and holding such inquiry as it may deem necessary, is satisfied that-

- (i) the Trust has ability to run an University with sufficient infrastructure.
- (ii) owns a land to the extent specified below in accordance with its location namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority area;
 - (c) not less than sixty acres of land in the places other than the places specified in Clauses (a) and (b).

The land specified above shall consist of a single block and it shall be in the name of the concerned Trust / foundation / institution / university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the State Government may, by notification, in the official Gazette, accord sanction for establishment of the University of unitary nature in the State by the name of "New Baldwin University".

(3) The headquarters of the University shall be at Bangalore. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by Sponsoring Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance:- The University shall be self-financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise,-

(a) for research, development and other activities for which other State Government organizations and Government of India are provided financial assistance; or

(b) for any specific research or programmes receiving support from the Government; and

(c) the benefit of the similar Universities in the State whether subject to a change in State Policy or otherwise;

Provided further that the university may receive any financial support from any other source.

6. Power to establish constituent College, additional campuses, Regional Centres or Study Centres:- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

7. Objects of the University:- The University shall employ a broad range of strategies to achieve its vision and objectives,-

(i) to support, promote and undertake advancement of and innovation in University education leading up to and including post graduate, doctoral and post doctoral courses in the Technical, Health, Management, Life sciences and

allied sectors and make provisions for research, advancement and dissemination of knowledge including consultancy in these fields;

(ii) to collaborate with any other universities, research institutions, non-profit organizations, industry associations, professional associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;

(iii) to undertake collaborative research and advocacy with any organizations with prior approval of the State Government;

(iv) to disseminate and advance knowledge by providing instructional and research facilities in such branches of learning as it may deem fit and in particular, to make special provisions for integrated courses in Technical, Health, Management, Life sciences and other such Higher Educational Programmes of the University and to make appropriate measures for promoting interdisciplinary studies and research;

(v) to develop human resources to meet the demands of high end technical and professional industries with research on future sustainable technologies catering to engineering solutions and support technology business and technology incubation;

(vi) to provide innovative system of University level education, flexible and open with regard to methods and places of learning, combination of courses eligibility for enrolment, age of entry, conduct of examinations and operation of programmes with a view to promoting access and equity in higher learning besides encouraging excellence in new fields of knowledge and placing special emphasis on both academic as well as application oriented learning;

(vii) to develop resource centres to contribute to quality education with prior approval of the State Government;

(viii) to establish Campuses, Regional centres, study centres and constituent Colleges at various locations in Karnataka and to contribute and develop an understanding of educational change in technical, professional, general education and social and human development with prior approval of Government;

(ix) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;

(x) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;

(xi) to undertake programmes for development and training of faculty and researchers of the University in partnership with any other university of quality with prior approval of the State Government;

(xii) to undertake necessary or expedient action to pursue and promote the objectives of the University;

(xiii) to pursue any objectives as may be approved by the Government for the enhancement of education and other development sectors in India.

8. Powers of the University:-The University shall have the following powers, namely:-

(i) to establish and maintain such Campuses, Regional Centres and Study Centres in Karnataka as may be determined by the University from time to time in the manner laid down by the Statutes with prior approval of the Government and as per UGC norms;

(ii) to carry out all such other activities as may be necessary or feasible in furtherance of the object of the University;

(iii) to confer degrees or other academic distinctions in the manner and under conditions laid down in the Statutes;

(iv) to institute and award fellowships, scholarships and prizes, awards, medals etc., in accordance with the Statutes;

(v) to demand and receive such fees, bills, invoices and collect charges as may be fixed by the Statutes or rules, as the case may be;

(vi) to make provisions for extracurricular activities for students and employees;

(vii) to make appointments of the Faculty, officers and employees of the University or a Constituent College, Campuses, Regional Centres, Study Centres;

(viii) to receive voluntary donations and gifts of any kind not prohibited by any Law for the time being

inforce and to acquire, hold, manage, maintain and dispose of any movable or immovable property, including Trust and endowment properties for the purpose of the University or a Constituent College or a Campus, Regional Centre, Study Centre;

(ix) to institute and maintain hostels and to recognize places of residence for students of the University or a Constituent College;

(x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;

(xi) to create academic, administrative and support staff and other necessary posts;

(xii) to co-operate and collaborate with other Universities in such a manner and for such purposes as the University may determine from time to time;

(xiii) to organize and conduct refresher courses, orientation courses workshops, seminars and other programmes for teachers, lesson writers, evaluators and other academic staff;

(xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;

(xv) to do all such other acts or things whether incidental to the powers aforesaid or not, as may be necessary to further the objects of the University;

(xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;

(xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media;

(xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;

(xix) to acquire, takeover, and run the management of any other educational institution with the prior approval of the State Government;

(xx) to acquire properties with the prior approval of the Board of Management;

(xxi) to undertake any other activities connected with or incidental to above objectives of the University.

9. University open to all classes, castes, creed, gender or nation:-The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that, where there are less than ten seats in any course like Post Graduate, they shall be reserved by clubbing such courses together and where there are less than three seats in any course they shall be reserved by rotation.

10. National Accreditation:- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the Sponsoring Body:- The sponsoring body shall have the following powers with reference to the University, each of which may be exercised by the Sponsoring Body at its discretion, namely:-

(i) to appoint or re-appoint or terminate the appointment of the Chancellor;

(ii) to constitute the first Board of Governors of the University;

(iii) to nominate the chairperson of the Board of Governors;

(iv) to nominate three persons as members of the Board of Governors;

(v) to nominate two persons as members of the Board of Management;

- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any conflict at the meeting of the Board of Governors in the manner provided for in this Act.

CHAPTER – III

OFFICERS OF THE UNIVERSITY

12. Officers of the University:-The following shall be the officers of the University, namely:-

- (i) The Visitor;
- (ii) The Pro-visitor;
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer; and
- (viii) Such other officers as may be declared by the Statutes to be officers of the University.

13. The Visitor:- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside at the convocation of the University for conferring degrees and diplomas.

(3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with by all the concerned.

14. The Pro-Visitor:- (1) The Hon'ble Minister for Higher Education, Government of Karnataka shall be the pro-visitor of the University:-

(2) The pro-visitor shall, when the Visitor is absent, preside at the Convocation of the University for conferring degrees and diplomas.

15. The Chancellor:- (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to preapprove the appointment of the Pro Vice-Chancellor, the Dean, the Registrar and the Finance Officer;

- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Vice-Chancellor:- (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

17. The Pro Vice-Chancellor:- The Vice-Chancellor shall appoint not exceeding three pro-vice Chancellors with the written approval of the Chancellor in such manner and they shall exercise such powers and perform such duties as may be laid down by the Statutes.

18. Deans of faculties:- Deans of faculties shall be appointed by the Vice-Chancellor with the written approval of the Chancellor in such manner and they shall exercise such powers and perform such duties as may be laid down by the Statutes.

19. The Registrar:- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

20. The Finance Officer:- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

21. Other Officers:- The manner of appointment, terms and conditions of service and powers and duties of the other officers of the University shall be such as may be specified by Statutes.

CHAPTER – IV

AUTHORITIES OF THE UNIVERSITY

22. Authorities of the University:- The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

23. The Board of Governors and its powers:- (1) The Board of Governors shall consist of the following, namely:-

- (i) The Chancellor - Chairperson
- (ii) The Vice-Chancellor - Member
- (iii) The Principal Secretary /Secretary to the State Government in the Department of Higher Education or by his nominee not below the rank of Deputy Secretary
- (iv) The Principal Secretary /Secretary to the State Government in the Department of Medical Education or by his nominee not below the rank of Deputy Secretary
- (v) One expert from the field of management, finance or any other specialized, including administration to be nominated by the State Government.
- (vi) Two persons nominated by the Sponsoring Body of whom one shall be woman;
- (vii) The Pro Vice Chancellor who shall be non-voting member;
- (viii) One eminent educationist nominated by the University Grants Commission

(2) The Registrar shall be non-voting member Secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation Committee;
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) The Board of Governors shall meet at such time and place as may be specified by Statute.

24. The Board of Management :-(1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellors;
- (iii) The Registrar;
- (iv) Two nominees of the Sponsoring Body;
- (v) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

25. The Academic Council:-(1) The Academic Council shall consist of the following, namely:-

- (i) The Vice-Chancellor - Chairperson
- (ii) The Pro Vice Chancellor - Members
- (iii) The Registrar - Secretary
- (iv) Such other members as may be specified by the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

26. The Research and Innovation Council:- (1) Research and Innovation Council shall be the Principal Research and Innovation Committee of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, Regulations and the Rules, co-ordinate and exercise general supervision over the Innovation and Research policies of the University.

(2) The Research and Innovation Council shall consist of the following, namely:-

- (i) The Vice-Chancellor - Chairperson
- (ii) The Pro Vice Chancellor - Member

- (iii) The Dean of Research - Secretary
- (iv) Head of the Department of Innovation - Member
- (v) Deans of all Faculties - Members; and
- (vi) Such other members as may be specified in the Statutes.

27. The Finance Committee:-(1) The Finance Committee shall consist of the following, namely:-

- (i) The Chancellor or his Nominee - Chairperson
- (ii) The Vice-chancellor - Member
- (iii) The Registrar - Member
- (iv) The Finance Officer - Secretary
- (v) One nominee of the Sponsoring Body - Member; and
- (vi) Such other members as may be specified in the statutes.

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes co-ordinate and exercise general supervision over the financial matters of the University.

28. Other Authorities:- The constitution, powers and functions of the other authorities of the University shall be such as may be specified by the statutes.

29. Disqualification for membership of an Authority or Body: A person shall be disqualified for being a member of any of the authorities or bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

30. Proceedings not invalidated on account of vacancy:- No act or proceedings of any authority of the University shall be invalid merely by reason of the existence of any vacancy or defect in the constitution of the authority.

31. Provisions pertaining to Agenda Matters:- (1) No Agenda Matter shall be either included in the Agenda for or taken up for discussion and decided in, the meeting of the Board of Governors or the Board of Management or any Committees without obtaining the prior written approval of the Chancellor.

(2) In the event of breach, the Chancellor shall be entitled at all time to immediately take remedial action by reversing all decisions taken by any functionary or body of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall be deemed to be null and void, ab initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

32. Statutes:- Subject to the provisions of this Act, the Statutes may provide for any matter relating to the University and staff, as given below, namely:-

- (i) the procedure for transaction of business of the Authorities of the University and the composition of bodies not specified in this Act;
- (ii) the operation of the permanent statutory endowment fund, University endowment fund, the general fund and the development fund;

- (iii) the terms and conditions of appointment of the Vice-Chancellor, the Registrar and the Finance Officer and their powers and functions;
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

33. Statutes how made:- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

34. Power to amend the Statutes:- The Board of Governors may, make new or additional Statutes or amend or repeal the Statutes.

35. Regulations:- Subject to the provisions of this Act, the regulations may provide for all or any of the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

36. Regulations how made:- The Regulations shall be made by the Academic Council and approved by Board of Management.

37. Power to amend Regulations:- The Academic Council may, with the approval of the Board of Management, make new or additional regulations or amend or repeal the regulations.

38. Fee Regulation Committee:- (1) The fee of the university seats reserved for Karnataka Students under section 9 shall be regulated by the Fee Regulation Committee Constituted by the Government, which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy Secretary, Principal Secretary or Secretary to Government incharge of Medical Education or by his nominee not below the

rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall lay down the procedure and modalities consist with the statute for fixation of fee structure for all the academic programmes.

CHAPTER – VI

MISCELLANEOUS

39. Conditions of service of employees:- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

40. Right to appeal:- In case of disciplinary actions by the University against its employee or student, the aggrieved employee or students shall have a right to appeal as specified by the statutes.

41. Provident or pension fund:- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

42. Disputes as to constitution of University authorities and bodies:- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

43. Constitution of Committees:- Any authority of the University mentioned in section 22, shall be empowered to constitute a committee of such authority, consisting of such members of such authority and having such powers as the authority may deem fit.

44. Filling of casual vacancies:- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

45. Protection of action taken in good faith:- No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

46. Transitional provisions:- Notwithstanding anything contained in any other provisions of this Act and the Statutes,-

(i) the first Vice-Chancellor and Pro-Vice-Chancellor, if any shall be appointed by the Chancellor;

(ii) the first Registrar and the first Finance Officer shall be appointed by the Chancellor; and

(iii) the first Board of Management, the first Finance Committee, Planning Board, the first Innovation and Research Council and the first Academic Council shall be constituted by the Chancellor.

47. Permanent Statutory Endowment Fund:- (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased.

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

48. University Endowment Fund:- (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

49. General Fund:-(1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made by the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

50. Development fund:- (1) The University shall establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

51. Maintenance of funds:- The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

52. Annual Report:- (1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the State Government before 31st December following close of the financial year in 31st March of each year.

53. Account and audit:- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors, shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, and such directions shall be binding on the University.

54. Mode of proof of University record:- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

55. Power of State Government to issue directions:- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

56. Penalties:- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

57. Power to Enter and Inspect - Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the officer authorized to exercise the same powers and discharge the same functions as provided under section 9 of that Act for the purposes of this Act.

58. Power to give direction for dissolution of the University:- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct Inspection of University once in two years regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialisation of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for the administration of the University for the rest of the period of from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

59. Expenditure of the University during dissolution:- (1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

60. Removal of difficulties:- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

61. Power to make rules by the State Government:- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

Sri. Sathyanarayana Educational Trust, Bangalore has come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector which presently stands at 11.5% in Karnataka.

Keeping in view the above, it is considered necessary to provide for establishment of New Baldwin University.

This private university focuses on teaching, training, research and development in the fields of Technical, Health, Management, life sciences and allied sectors and for the matters connected therewith or incidental thereto.

Hence, the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 39:	Empowers the State Government to prescribe by rules the terms and conditions of appointment of employee of the university.
Clause 47:	Empowers the State Government to prescribe by rules the manner of investing permanent statutory Endowment Fund.

Clause 58:	sub-clause (3) empowers the State Government to prescribe by rules the time within which the management of the university shall comply with the direction issued by the Government.
	sub-clause (4) empowers the State Government to make rules regarding the manner of winding up of the university.
Clause 59:	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 61:	Empowers the State Government to make rules for carrying out the purposes of the Act.

The proposed delegation of Legislative power is normal in character.

C.T. RAVI
Minister for Higher Education

V. SHREESH
Secretary
Karnataka Legislative Council

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪)	ನಂ.೧೭೭
Part - IV-A	Bangalore, Monday, February 11, 2013 (Magha 22, Shaka Varsha 1934)	No. 177

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ:ಶಾರತಾ: 121ಅ:ವಿಪ:4:2013, ಬೆಂಗಳೂರು, ದಿನಾಂಕ: 7ನೇ ಫೆಬ್ರವರಿ, 2013

ಈ ಮುಂದಿನ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ದಿನಾಂಕ: 7ನೇ ಫೆಬ್ರವರಿ, 2013ರಂದು ಮಂಡಿಸಲಾಯಿತು

ಕರ್ನಾಟಕ ವಿಧಾನ ಪರಿಷತ್ತು

ನೂರ ಇಪ್ಪತ್ತೊಂದನೇ ಅಧಿವೇಶನ

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ವಿಧೇಯಕ, 2013

(2013ರ ವಿಧಾನ ಪರಿಷತ್ತಿನ ವಿಧೇಯಕ ಸಂಖ್ಯೆ 4)

ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಜೀವ ವಿಜ್ಞಾನಗಳು, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಇತರ ತಾಂತ್ರಿಕ ಕೋರ್ಸುಗಳು, ವೈದ್ಯಕೀಯ ವಿಜ್ಞಾನಗಳು ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಎ.ಎಚ್. ಮೆಮೋರಿಯಲ್ ಎಜುಕೇಷನ್ ಟ್ರಸ್ಟ್, ಬೆಂಗಳೂರು ಇವರು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಜೀವ ವಿಜ್ಞಾನಗಳು, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಇತರ ತಾಂತ್ರಿಕ ಕೋರ್ಸುಗಳು, ವೈದ್ಯಕೀಯ ವಿಜ್ಞಾನಗಳು ಮತ್ತು ತತ್ಸಂಬಂಧಿ ವಲಯಗಳಲ್ಲಿ ಹಾಗೂ ಅವುಗಳಿಗೆ ಸಂಬಂಧಿಸಿದ ಅಥವಾ ಅವುಗಳಿಗೆ ಅನುಷಂಗಿಕವಾದ ವಿಷಯಗಳಲ್ಲಿ ವಿಶ್ವವಿದ್ಯಾಲಯದ ಶಿಕ್ಷಣದ ಪ್ರಗತಿಪರ ವಿಚಾರಗಳನ್ನು ಉತ್ತೇಜಿಸಲು ಮತ್ತು ಕೈಗೊಳ್ಳಲು ಎ.ಎಚ್. ಮೆಮೋರಿಯಲ್ ಎಜುಕೇಷನ್ ಟ್ರಸ್ಟ್, ಬೆಂಗಳೂರು ಇವರು ಖಾಸಗಿ ವಲಯದಲ್ಲಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಅರವತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ:- (1) ಈ ಅಧಿನಿಯಮವನ್ನು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಅಧಿನಿಯಮ, 2013 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 25ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ ಸಂದರ್ಭಾನುಸಾರ ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 23ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಾದರೂ ಇರಲಿ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ಶೋಧನಾ ಸಮಿತಿ, ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ, ಹಣಕಾಸು ಪರಿಷತ್ತು ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 27ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು, ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅಧಿಮಾನ್ಯತಾ ಪರಿಷತ್ತು, ರಾಷ್ಟ್ರೀಯ ಬೋಧಕ ಶಿಕ್ಷಣ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು ಮುಂತಾದ, ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದರಲ್ಲಿ ಸರ್ಕಾರವೂ ಸೇರಿರುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಲಾದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ಕಾರ್ಯಕಾರಿ ಪರಿಷತ್ತು ವಹಿಸಿಕೊಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ, ನ್ಯಾಸ್;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಅಗತ್ಯವಾದ ಬುದ್ಧಿವಾದ, ಸಲಹೆಗಳನ್ನು ನೀಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;

- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿಯಮಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ನ್ಯಾಸ್” ಎಂದರೆ ಭಾರತೀಯ ನ್ಯಾಸ್ ಅಧಿನಿಯಮ, 1882ರ ಅಡಿಯಲ್ಲಿ ನೋಂದಣಿಯಾದ ಎ ಹೆಚ್ ಮೆಮೊರಿಯಲ್ ಎಜುಕೇಷಲ್ ಟ್ರಸ್ಟ್ ;
- (ಎ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಈ ಅಧಿನಿಯಮದಡಿಯಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲಾದ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ - II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ನ್ಯಾಸ್‌ನು ಹೊಂದಿರತಕ್ಕದ್ದು.

(2) ನ್ಯಾಸ್‌ನು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ನ್ಯಾಸ್‌ನು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ನ್ಯಾಸ್‌ನ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಘಾತಕಲ್ಪಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಎಷ್ಟು ವರ್ಷಗಳ ಅನುಭವ ಮತ್ತು ಪರಿಣಿತಿಯನ್ನು ನ್ಯಾಸ್‌ನು ದೊರಕಿಸಿಕೊಡಲಿದೆ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ;
- ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ಸ್ವೀಕರಿಸಿದ ಪ್ರಸ್ತಾವಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂರು ಸದಸ್ಯರುಗಳನ್ನು ಒಳಗೊಂಡ ಒಂದು ಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ರಾಜ್ಯ ಸರ್ಕಾರಕ್ಕೆ ಶಿಫಾರಸ್ಸನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ,-

- ನ್ಯಾಸ್‌ನು ಸಾಕಷ್ಟು ಮೂಲ ಸೌಕರ್ಯದೊಂದಿಗೆ ವಿಶ್ವವಿದ್ಯಾಲಯವೊಂದನ್ನು ನಡೆಸಲು ಸಮರ್ಥವಾಗಿದೆ ಎಂದು ಅದು ಮನಗಂಡರೆ;

(ii) ಪ್ರದೇಶಕ್ಕನುಸಾರವಾಗಿ ಕೆಳಗೆ ನಿರ್ದಿಷ್ಟ ಪಡಿಸಿದ ವ್ಯಾಪ್ತಿಗೆ ಭೂಮಿಯ ಒಡೆತನವನ್ನು ಹೊಂದಿರತಕ್ಕದ್ದು, ಎಂದರೆ:-

- (ಎ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆಗಳು;
- (ಬಿ) ಭೂಮಿಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯಿಂದ ಹೊರಗೆ ಇದ್ದು, ಆದರೆ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗೆ ಇದ್ದರೆ ನಲವತ್ತು ಎಕರೆಗಳು;
- (ಸಿ) ಭೂಮಿಯು (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು

ಹೊರತುಪಡಿಸಿದ್ದರೆ ಅರವತ್ತು ಎಕರೆಗಳಿಗಿಂತ ಕಡಿಮೆ ಇರತಕ್ಕದ್ದಲ್ಲ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ(ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ನ್ಯಾಸ/ಸಂಸ್ಥೆ/ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 47ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ನ್ಯಾಸಕ್ಕೆ ನಿರ್ದೇಶನ ನೀಡಬಹುದು.

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, “ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ” ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಬೆಂಗಳೂರಿನಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದ ಯಾವುದೇ ಭಾಗದಲ್ಲಿ ಹೊಂದಿರತಕ್ಕದ್ದು ಮತ್ತು ಆ ಬಗ್ಗೆ ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟು ಹಾಗೂ ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗನುಸಾರವಾಗಿ ಹೊಂದಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು. ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ನ್ಯಾಸವು ಆರ್ಜಿಸಿದ, ಸೃಜಿಸಿದ, ವಿರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷಂಗಿಕವಾಗಿರುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲ ಉಳ್ಳದ್ದಾಗಿರತಕ್ಕದ್ದು ಮತ್ತು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಮತ್ತು

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳಿಗೆ ಅವಕಾಶವನ್ನು ಕಲ್ಪಿಸುವುದಕ್ಕೆ ಅಥವಾ ಅವುಗಳ ಪ್ರಯೋಜನಕ್ಕಾಗಿ,

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದ್ವೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

- (i) ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಜೀವ ವಿಜ್ಞಾನಗಳು, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಇತರ ತಾಂತ್ರಿಕ ಕೋರ್ಸುಗಳು, ವೈದ್ಯಕೀಯ ವಿಜ್ಞಾನಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸ್ನಾತಕೋತ್ತರ, ಡಾಕ್ಟೊರಲ್ ಮತ್ತು ಪೋಸ್ಟ್ ಡಾಕ್ಟೊರಲ್ ಕೋರ್ಸುಗಳಿಗೆ ಮುಂದುವರಿಯುವ ಮತ್ತು ಅವುಗಳನ್ನು ಒಳಗೊಳ್ಳುವ ವಿಶ್ವವಿದ್ಯಾಲಯ ಶಿಕ್ಷಣದಲ್ಲಿ ಪ್ರಗತಿಯನ್ನು ಮತ್ತು ಅನ್ವೇಷಣೆಯನ್ನು ಬೆಂಬಲಿಸುವುದು, ಪ್ರೋತ್ಸಾಹಿಸುವುದು ಮತ್ತು ಕೈಗೊಳ್ಳುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಲಹೆಯನ್ನೂ ಒಳಗೊಂಡಂತೆ ಸಂಶೋಧನೆ, ಪ್ರಗತಿ ಮತ್ತು ಪ್ರಸಾರಕ್ಕೆ ಅವಕಾಶವನ್ನು ಕಲ್ಪಿಸುವುದು;
- (ii) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (iii) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳೆಸಿಕೊಂಡು ತರುವುದು;
- (iv) ತಾನು ಸೂಕ್ತವೆಂದು ಭಾವಿಸಬಹುದಾದಂತೆ, ಕಲಿಕೆಯ ಅಂಥ ಶಾಖೆಗಳಲ್ಲಿ ಬೋಧನಾ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸಿ ಜ್ಞಾನ ಪ್ರಸಾರ ಮಾಡುವುದು ಮತ್ತು ಅದನ್ನು ಮುಂದುವರಿಸುವುದು ಹಾಗೂ ವಿಶೇಷವಾಗಿ ತಾಂತ್ರಿಕ, ಆರೋಗ್ಯ, ವ್ಯವಸ್ಥಾಪನೆ, ಜೀವ ವಿಜ್ಞಾನಗಳು ಮತ್ತು ಸಂಬಂಧಿತ ಕೋರ್ಸುಗಳಲ್ಲಿ ಸಮಗ್ರ ವ್ಯಾಸಂಗ ವಿಷಯಗಳಿಗಾಗಿ ವಿಶೇಷ ಉಪಬಂಧ ಕಲ್ಪಿಸುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಅಂತರವಿದ್ಯಾವಿಷಯಗಳ ಅಧ್ಯಯನ ಮತ್ತು ಸಂಶೋಧನೆಗೆ ಉತ್ತೇಜನ ನೀಡುವುದಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳುವುದು;
- (v) ಇಂಜಿನಿಯರಿಂಗ್ ಪರಿಹಾರಗಳನ್ನೊದಗಿಸುವ ಭವಿಷ್ಯದ ಸಮರ್ಥವಾದ ತಾಂತ್ರಿಕತೆಗಳ ಸಂಶೋಧನೆಯೊಂದಿಗೆ ಮತ್ತು ತಾಂತ್ರಿಕ ವ್ಯವಹಾರ ಮತ್ತು ಬೆಳೆಯುತ್ತಿರುವ ತಾಂತ್ರಿಕತೆಗೆ ಬೆಂಬಲದೊಂದಿಗೆ ಉನ್ನತ ತಾಂತ್ರಿಕ ಮತ್ತು ವೃತ್ತಿಪರ ಕೈಗಾರಿಕೆಗಳ ಬೇಡಿಕೆಗಳನ್ನು ಈಡೇರಿಸುವುದು;
- (vi) ಉನ್ನತ ಕಲಿಕೆಗೆ ಪ್ರವೇಶಾವಕಾಶಗಳನ್ನು ಮತ್ತು ನ್ಯಾಯಸಮ್ಮತತೆಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಕಲಿಕೆಯ ವಿಧಾನಗಳು ಮತ್ತು ಸ್ಥಳಗಳು, ವ್ಯಾಸಂಗ ಕ್ರಮಗಳ ಸಂಯೋಜನೆ, ದಾಖಲಾತಿಗಾಗಿ ಅರ್ಹತೆ, ಪ್ರವೇಶದ ವಯಸ್ಸು, ಪರೀಕ್ಷೆಯನ್ನು ನಡೆಸುವುದು ಮತ್ತು ಕಾರ್ಯಕ್ರಮಗಳ ನಿರ್ವಹಣೆಗೆ ಸಂಬಂಧಿಸಿದಂತೆ ನಮ್ಯವಾದ (ಫ್ಲೆಕ್ಸಿಬಲ್) ಮತ್ತು ಮುಕ್ತವಾದ, ವಿಶ್ವವಿದ್ಯಾಲಯ ಮಟ್ಟದ ಶಿಕ್ಷಣದ ಅನ್ವೇಷಣಾ ಪದ್ಧತಿಯನ್ನು ಅಳವಡಿಸುವುದು ಹಾಗೂ ಜ್ಞಾನದ ಹೊಸ ಕ್ಷೇತ್ರಗಳಲ್ಲಿ ಉತ್ಕೃಷ್ಟತೆಗೆ ಪ್ರೋತ್ಸಾಹಿಸುವುದು, ಶೈಕ್ಷಣಿಕ ಮತ್ತು ಸಮನ್ವಯ ಕಲಿಕೆ, ಇವೆರಡಕ್ಕೂ ಸಮನಾದ ಪ್ರಾಮುಖ್ಯತೆಯನ್ನು ನೀಡುವುದು;
- (vii) ಗುಣಮಟ್ಟದ ಶಿಕ್ಷಣಕ್ಕಾಗಿ ಕೊಡುಗೆಯನ್ನು ನೀಡಲು ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (viii) ಕರ್ನಾಟಕದಲ್ಲಿ ವಿವಿಧ ಸ್ಥಳಗಳಲ್ಲಿ ಕ್ಯಾಂಪಸುಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳು ಮತ್ತು ಸಂಯೋಜಿತ ಕಾಲೇಜುಗಳನ್ನು ಸ್ಥಾಪಿಸುವುದು ಮತ್ತು ತಾಂತ್ರಿಕತೆ, ವೃತ್ತಿಪರತೆ, ಸಾಮಾನ್ಯ ಶಿಕ್ಷಣ ಮತ್ತು ಸಮಾಜ ಮತ್ತು ಮಾನವ ಅಭಿವೃದ್ಧಿಯಲ್ಲಿ ಶೈಕ್ಷಣಿಕ ಬದಲಾವಣೆಗೆ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಕೊಡುಗೆ ನೀಡುವುದು ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದು;
- (ix) ಮೌಲ್ಯಮಾಪನದ ವಿವಿಧ ಆಧುನಿಕ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ನೀಡಲು ಪದವಿಗಳನ್ನು, ಡಿಪ್ಲೋಮೋಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (x) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕಿರಣಗಳು, ಸಮ್ಮೇಳನಗಳು, ಕಾರ್ಯಾಗಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (xi) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (xii) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (xiii) ಭಾರತದಲ್ಲಿ ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ಕ್ಯಾಂಪಸ್ಸುಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನ್ವಯ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡ್‌ಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ, ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ನ್ಯಾಸ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳಾಗಿ ಮಾನ್ಯತೆ ನೀಡುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಾಠಗಳನ್ನು ರಚಿಸುವವರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಅಭಿಮುಖ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಸ್ಥಾಪಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಡೈನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು, ವಹಿಸಿಕೊಳ್ಳುವುದು ಮತ್ತು ನಡೆಸುವುದು;

(xx) ಕಾರ್ಯಕಾರಿ ಪರಿಷತ್ತು ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;

(xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗಗಳು, ಜಾತಿಗಳು, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.— ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸುತ್ತು ಸರದಿಯಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.— ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು. ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ಕೋರ್ಸುಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಯ ವಿನಿಯಮಗಳಿಗನುಸಾರವಾಗಿರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.— ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು. ಇವುಗಳಲ್ಲಿ ಪ್ರತಿಯೊಂದನ್ನು ಈ ಅಧಿನಿಯಮದಲ್ಲಿ ಉಪಬಂಧಿಸಲಾದಂತೆ ಪ್ರಾಯೋಜಕ ಸಂಸ್ಥೆಯು ಚಲಾಯಿಸಬಹುದು, ಎಂದರೆ:—

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂವರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ಕಾರ್ಯನಿರ್ವಹಣಾ ಪರಿಷತ್ತಿನ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ಯಾವುದೇ ವಿವಾದಗಳನ್ನು ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಬಗೆಹರಿಸುವುದು;

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.— ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:—

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಕುಲಪತಿಗಳು;
- (v) ಸಹ-ಕುಲಪತಿಗಳು;
- (vi) ಕುಲಸಚಿವರು;
- (vii) ಹಣಕಾಸು ಅಧಿಕಾರಿ; ಮತ್ತು
- (viii) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದ ಅಂಥ ಇತರ ಅಧಿಕಾರಿಗಳು.

13. ಸಂದರ್ಶಕರು.— (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:—

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು;
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಣೆಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮಕ್ಕೆ, ವಿನಿಯಮಗಳಿಗೆ ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದ ಅಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.-(1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.-(1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ಹಾಲಿ ಮುಖ್ಯಸ್ಥರು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಅಂಥ ನೇಮಕಾತಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ, ಪ್ರಾಯೋಜಕ ಸಂಸ್ಥೆಯ ಸದಸ್ಯನಾಗಿರತಕ್ಕದ್ದು ಅಥವಾ ಶಿಕ್ಷಣ, ವಿಜ್ಞಾನ, ಸಂಸ್ಕೃತಿ ಅಥವಾ ಸಾರ್ವಜನಿಕ ಜೀವನ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮಟ್ಟದ ಭಾಷೆಯನ್ನು ಪಡೆದಿರುವ ಅಂಥ ಇತರ ವ್ಯಕ್ತಿಯಾಗಿರತಕ್ಕದ್ದು.

(4) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(5) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದ ಅಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೃಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳ, ಡೀನ್‌ರವರ, ಕುಲಸಚಿವರ ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹ-ಕುಲಪತಿಗಳು ಮತ್ತು ಹಣಕಾಸು ಅಧಿಕಾರಿಗಳನ್ನು ನೇಮಿಸುವುದು;
- (ix) ಮೊದಲ ಕಾರ್ಯನಿರ್ವಾಹಣಾ ಪರಿಷತ್ತು, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಗಳ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರ ಪರ್ಯಾಲೋಚನೆಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂದರ್ಭದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಕುಲಪತಿಗಳು.-(1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂವರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

(i) ಕುಲಾಧಿಪತಿಯವರು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯ ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ಶೋಧನಾ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂವರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಹಣಾ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ, ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು, ತಾನು ಸೂಕ್ತವೆಂದು ಭಾವಿಸಬಹುದಾದಂತಹ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

17. ಸಹ-ಕುಲಪತಿಗಳು.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹ-ಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

18. ವ್ಯಾಸಂಗ ವಿಭಾಗಗಳ ಡೀನ್‌ಗಳು.- ಕುಲಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ಕುಲಸಚಿವರು.- (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು ಮತ್ತು ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

20. ಹಣಕಾಸು ಅಧಿಕಾರಿ.- ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ಪ್ರದತ್ತಗೊಳಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

21. ಇತರ ಅಧಿಕಾರಿಗಳು.- ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV

ವಿಶ್ವವಿದ್ಯಾಲಯದ ಪ್ರಾಧಿಕಾರಗಳು

22. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಪರಿಷತ್ತು;
- (v) ಹಣಕಾಸು ಪರಿಷತ್ತು; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಕುಲಪತಿಯವರು - ಸದಸ್ಯರು;
- (iii) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (iv) ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತ ದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಯಾವಾಗಲೂ ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಯ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಿದ್ದು ಮತ ನೀಡುವ ಮೂರು ಜನ ಸದಸ್ಯರು ಗಣಪೂರ್ತಿ (ಕೋರಂ) ಆಗಿರತಕ್ಕದ್ದು:

ಪ್ರಕೃತ, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;

- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
 - (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
 - (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
 - (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು;
 - (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.
- (7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.
- (8) ಪ್ರಬಂಧಕ ಮಂಡಳಿಯು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

24. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹ-ಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ವಿದ್ಯಾಲಯಗಳ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯನಿರ್ವಹಣಾ ಮಂಡಳಿಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವೊಬ್ಬ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

25. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹ-ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

26. ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು.- (1) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರದ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆ ಮತ್ತು ಅನ್ವೇಷಣೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು

- (ii) ಸಹ-ಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ ಇವರು - ಕಾರ್ಯದರ್ಶಿ
- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು ಮತ್ತು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

27. ಹಣಕಾಸು ಸಮಿತಿ.- (1) ಹಣಕಾಸು ಸಮಿತಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
- (ii) ಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಸದಸ್ಯರು
- (iv) ಹಣಕಾಸು ಅಧಿಕಾರಿ - ಕಾರ್ಯದರ್ಶಿ
- (v) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು; ಮತ್ತು
- (vi) ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ಕೈಗೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮದ, ನಿಯಮಗಳ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

28. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

29. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನೀರ್ಣಿತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇಯಾಗಲಿ ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ;
- (ಎಫ್) ಪ್ರಾಯೋಜಿತ ಸಂಸ್ಥೆಯು ಯಾವುದೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

30. ಖಾಲಿಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

31. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುದೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ಕಾರ್ಯನಿರ್ವಹಣಾ ಪರಿಷತ್ತಿನ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಅಥವಾ ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ, ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮೊದಲು ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

32. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು, ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರೀಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣ (ಫ್ರೀಶಿಪ್), ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

33. ಪರಿನಿಯಮಗಳ ರಚನೆ ವಿಧಾನ.- (1) ಕಾರ್ಯನಿರ್ವಹಣಾ ಪರಿಷತ್ತು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಕಾರ್ಯನಿರ್ವಹಣಾ ಪರಿಷತ್ತು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

34. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

35. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್‌), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳ, ಪರೀಕ್ಷಕರ, ಪರೀಕ್ಷಾ ಮೇಲ್ವಿಚಾರಕರ, ಟ್ಯಾಬುಲೇಟರ್‌ಗಳ ಮತ್ತು ಮಾಡರೇಟರ್‌ಗಳ ನೇಮಕಾತಿ ಷರತ್ತುಗಳು ಮತ್ತು ವಿಧಾನ ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳ, ಪದವಿಗಳ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;

(vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;

(viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ;

(ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

36. ವಿನಿಯಮಗಳ ರಚನೆ ವಿಧಾನ.- ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ಕಾರ್ಯನಿರ್ವಹಣಾ ಪರಿಷತ್ತು ಅನುಮೋದಿಸತಕ್ಕದ್ದು.

37. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.- ಕಾರ್ಯನಿರ್ವಹಣಾ ಪರಿಷತ್ತಿನ ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

38. ಶುಲ್ಕ ನಿಯಂತ್ರಣ ಸಮಿತಿ.- (1) ಸರ್ಕಾರವು ರಚಿಸಿದ ನಿವೃತ್ತ ಸರ್ವೋಚ್ಚ ನ್ಯಾಯಾಲಯದ ಅಥವಾ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮುಖ್ಯಸ್ಥರಾಗಿರುವ ಮತ್ತು ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ, ಉನ್ನತ ಶಿಕ್ಷಣ ಪ್ರಭಾರದಲ್ಲಿರುವ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು, ಒಬ್ಬ ಮಹಿಳೆಯೂ ಸೇರಿದಂತೆ ಪ್ರಬಂಧಕ ಮಂಡಲಿಯ ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರು ಇವರುಗಳನ್ನು ಒಳಗೊಂಡ ಒಂದು ಶುಲ್ಕ ನಿಯಂತ್ರಣ ಸಮಿತಿಯು, 9ನೇ ಪ್ರಕರಣದ ಅಡಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿದ ವಿಶ್ವವಿದ್ಯಾಲಯದ ಸ್ಥಾನಗಳ ಶುಲ್ಕವನ್ನು ನಿಯಂತ್ರಿಸತಕ್ಕದ್ದು. ಸಮಿತಿಯಲ್ಲಿ ಈ ಉದ್ದೇಶಕ್ಕಾಗಿ ಒಬ್ಬರು ಖ್ಯಾತ ಚಾರ್ಟರ್ಡ್ ಅಕೌಂಟೆಂಟ್ ರವರನ್ನು ಸಹ ಸದಸ್ಯನನ್ನಾಗಿ ಸೇರಿಸಿಕೊಳ್ಳತಕ್ಕದ್ದು.

(2) ಸಮಿತಿಯು, ವಿಶ್ವವಿದ್ಯಾಲಯದ ಪ್ರವೇಶಾತಿಯಲ್ಲಿ ಮತ್ತು ಶುಲ್ಕಗಳ ಸಂಗ್ರಹಣೆಯ ಅನುಪಾಲನೆ ನೋಡಿಕೊಳ್ಳತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

39. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

40. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದಂತೆ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿಯನ್ನು ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

41. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ .- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

42. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

43. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

44. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

45. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮಕ್ಕೆ ಅಥವಾ ಪರಿನಿಯಮಗಳಿಗೆ ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

46. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮದ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ಕಾರ್ಯನಿರ್ವಹಣಾ ಪರಿಷತ್ತು, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

47. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳನ್ನು ನಗದು ಹಣದ ರೂಪದಲ್ಲಿ ಮತ್ತು ಉಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ತೊಡಗಿಸತಕ್ಕದ್ದು.

48. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸಮಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೆ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವೊಬ್ಬ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

50. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು/ವಂತಿಗೆಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

51. ನಿಧಿಗಳ ನಿರ್ವಹಣೆ.- 47, 48, 49 ಮತ್ತು 50ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

52. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

53. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ಕಾರ್ಯನಿರ್ವಹಣಾ ಪರಿಷತ್ತಿನ ನಿರ್ದೇಶನದಲ್ಲಿ ತಯಾರಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾ ಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31 ರಂದು ಅಥವಾ ಅದಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ಹೊರಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

54. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

55. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ಕಾರ್ಯನಿರ್ವಹಣಾ ಪರಿಷತ್ತು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

56. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು;

ಪರಂತು, ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

57. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

58. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟೀಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟೀಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

59. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 58ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 47, 48, 49 ಮತ್ತು 50ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

60. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

61. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ಹೊರಡಿಸಲಾದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಎ.ಎಚ್.ಮೆಮೊರಿಯಲ್ ಎಜುಕೇಷನಲ್ ಟ್ರಸ್ಟ್ ಇವರು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಪ್ರಖ್ಯಾತ ಸಂಸ್ಥೆಯೊಂದರಿಂದ ಸ್ಥಾಪಿತವಾಗುವ ಖಾಸಗಿ ವಿಶ್ವವಿದ್ಯಾಲಯವು ಶಿಕ್ಷಣ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ವಿಸ್ತರಿಸುವುದಕ್ಕೆ ಖಚಿತವಾಗಿ ನೆರವಾಗುತ್ತದೆ. ಇದು ಕರ್ನಾಟಕದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಪ್ರಸ್ತುತ ಶೇಕಡಾ 11.5 ಕ್ಕೆ ನಿಂತಿರುವ ಒಟ್ಟು ದಾಖಲಾತಿ ಪ್ರಮಾಣದ ಏರಿಕೆಯನ್ನೂ ಸಹ ತ್ವರಿತಗೊಳಿಸುತ್ತದೆ.

ಮೇಲ್ಕಂಡ ಅಂಶಗಳ ದೃಷ್ಟಿಯಿಂದ, ಶರಣಬಸವ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ಬಿಸಿನೆಸ್ ಅಂಡ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಜೀವ ವಿಜ್ಞಾನಗಳು, ಕಂಪ್ಯೂಟರ್ ಸೈನ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಇತರ ತಾಂತ್ರಿಕ ಕೋರ್ಸುಗಳು, ವೈದ್ಯಕೀಯ ವಿಜ್ಞಾನಗಳ ಕ್ಷೇತ್ರಗಳಲ್ಲಿ ಹಾಗೂ ಅವುಗಳಿಗೆ ಅನುಷಂಗಿಕವಾದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಲ್ಲಿನ ಬೋಧನೆ, ತರಬೇತಿ, ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಬೆಳಕನ್ನು ಚೆಲ್ಲುತ್ತದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನಾ ಪತ್ರ

ಪ್ರಸ್ತಾವಿತ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 39 :	ವಿಶ್ವವಿದ್ಯಾಲಯದ ನೌಕರರ ನೇಮಕಾತಿಯ, ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 47 :	ಶಾಶ್ವತ ಶಾಸನಬದ್ಧ ದತ್ತಿ ನಿಧಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 58 :	(3)ನೇ ಉಪಖಂಡವು, ವಿಶ್ವವಿದ್ಯಾಲಯದ, ಸರ್ಕಾರವು ನೀಡುವ ನಿರ್ದೇಶನಗಳನ್ನು ಆಡಳಿತ ವರ್ಗವು ಪಾಲಿಸುವ ಕಾಲಮಿತಿಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಸಮಾಪನಾ ರೀತಿಗೆ ಸಂಬಂಧಿಸಿದ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59 :	ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ರೀತಿಗೆ ಸಂಬಂಧಿಸಿದಂತೆ ನಿಯಮಗಳನ್ನು ರಚಿಸುವುದಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 61 :	ಈ ಅಧಿನಿಯಮಗಳ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಸಿ.ಟಿ. ರವಿ

ಉನ್ನತ ಶಿಕ್ಷಣ ಸಚಿವರು

ವಿ. ಶ್ರೀಶ್

ಕಾರ್ಯದರ್ಶಿ

ಕರ್ನಾಟಕ ವಿಧಾನ ಪರಿಷತ್ತು

KARNATAKA LEGISLATIVE COUNCIL
ONE HUNDRED AND TWENTY FIRST SESSION
PRESIDENCY UNIVERSITY BILL, 2013
(L.C. Bill No. 04 of 2013)

A Bill to establish and incorporate in the State of Karnataka, a University of unitary nature in the private sector by A. H. Memorial Education Trust, Bangalore, to promote and undertake the advancement of applied University education in Business and Management Studies, Life Sciences, Computer Science & Information Technology and other Technical courses, Medical Sciences and allied sectors and for the matters connected therewith or incidental thereto.

Whereas, it is expedient to establish and incorporate in the State of Karnataka, a University of unitary nature in private sector by the A.H. Memorial Educational Trust, Bangalore, to promote and undertake the advancement of applied University Education in - Business and Management Studies, Life Sciences, Computer Science & Information Technology and other Technical courses, Medical Sciences and allied sectors and for the matters connected therewith or incidental thereto for the purposes hereinafter appearing;

Be it enacted by the Karnataka State Legislature in the sixty fourth year of the Republic of India as follows:-

CHAPTER-I

PRELIMINARY

1. Short title, extent and commencement. - (1) This Act may be called the Presidency University Act, 2013.

(2) It extends to the whole of the State of Karnataka.

(3) It shall come into force on such date as the State Government may, by notification, in the official Gazette, appoint.

2. Definitions. - In this Act, unless the context otherwise requires,-

(a) "Academic Council" means the Academic Council of the University as specified in section 25;

(b) "Agenda Matters" means all the matters and businesses to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and businesses at such a meeting;

(c) "Board of Governors" means the Board of Governors of the University as specified in Section 23;

(d) "Board of Management" means the Board of Management of the University as specified in Section 24;

(e) "Chancellor", "Vice-Chancellor", "Pro Vice-Chancellor" means respectively the Chancellor, Vice Chancellor and Pro Vice Chancellor of the University;

(f) "Campus" means a campus established, maintained by the University wherever situated;

(g) "Committees" means the committees formed under this Act or by the various functionaries of the University as the case may be and includes the Nomination Committee, the Finance Committee and such other committees;

(h) "Constituent College" means a college or institution established and maintained by the University;

(i) "Finance Committee" means the Finance Committee of the University as specified in Section 27;

(j) "Government" means the Government of Karnataka;

(k) "National Accreditation bodies" means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, National Council of Teacher Education, Medical and Dental Councils of India, Pharmaceutical Council of India, National Council of Assessment and Accreditation, Indian Council of Agriculture Research, Council of Scientific and Industrial Research etc. and includes the Government;

(l) "Prescribed" means prescribed by rules made by the Government under this Act;

(m) "Principal in relation to a Constituent College" means the head of the Constituent College and includes, where there is no Principal or in the absence of a Principal appointed, the Vice-Principal or any other person for the time being appointed to act as Principal;

(n) "Registrar" means the Registrar of the University;

(o) "Regional Centre" means a centre established or maintained by the University for the purpose of coordinating and supervising the work of Study Centres in any region and for performing such other functions as may be conferred on such centre by the Board of Management;

(p) "Sponsoring Authority" or "Sponsoring Body" in relation to this Act means the Founding Trust;

(q) "State" means State of Karnataka;

(r) "Statutes" and "Regulations" means respectively the Statutes and Regulations of the University made under this Act;

(s) "Study Centre" means a centre established and maintained by the University for the purpose of advising, counseling or for rendering any other assistance required by the students in the context of the education;

(t) "Teacher" means and includes a Professor, Associate Professor, Assistant Professor, Reader or Lecturer or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms prescribed by the University Grants Commission;

(u) 'Trust' means the AE Memorial Educational Trust registered under the Trust Act, 1882.

(v) "University Grants Commission" means the Commission established under section 4 of the University Grants Commission Act, 1956 (Central Act 3 of 1956);

(w) "University" means the **Presidency University** established and incorporated under this Act;

(x) "Visitor" means the visitor of the University as specified in section 13.

CHAPTER-II

THE UNIVERSITY AND SPONSORING BODY

3. Proposal for the establishment of the University.- (1) The Trust shall have the right to establish the University of unitary nature subject to and in accordance with the provisions of this Act.

(2) The proposal to establish a University shall be made to the State Government by the Trust.

(4) The proposal shall contain the following particulars, namely:-

(i) the objectives of the University along with the details of the Trust;

(ii) the extent and status of the University and the availability of land;

(iii) the nature and type of programmes of study and research to be undertaken by the University during a period of five academic years immediately following the commencement date;

(iv) the academic resource (faculties), courses of study and research proposed to be started;

(v) the campus development such as buildings, equipment and structural amenities;

(vi) the phased outlays of capital expenditure for a period of five academic years immediately following the commencement date;

(vii) the item-wise recurring expenditure, sources of finance and estimated expenditure for each student;

(viii) the scheme for mobilizing resources and the cost of capital thereto and the manner of repayments to each source;

(ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;

(x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or persons of Indian origin and students of nationalities other than India;

(xi) the years of experience and expertise in the concerned discipline at the command of the Trust; as well as the financial resources;

(xii) the system for selection of students to the courses of study at the University; and

(xiii) status of fulfillment of such other conditions as may be required by the State Government to be fulfilled before the establishment of the University.

(4) A Screening Committee shall be constituted by the State Government consisting of three member who

are Ex-officio members of Karnataka State Higher Education Council to examine the proposals received, which shall make recommendations to the State Government.

4. Establishment of the University.- (1) Where the State Government, after considering the recommendations of the screening Committee and holding such inquiry as it may deem necessary, is satisfied that,-

- (i) the Trust has the ability to run an University with sufficient infrastructure.
- (ii) owns a land to the extent specified below in accordance with its location, namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority area;
 - (c) not less than sixty acres of land in the places other than the places specified in clauses (a) and (b).

The land specified above shall consist of a single block and it shall be in the name of concerned trust/institution/ university itself. Based on the furnished particulars required in sub-section (3) of section 3, it may direct the Trust to establish the permanent Statutory Endowment Fund as specified in section 47.

(2) After the establishment of the Permanent Statutory Endowment Fund, the State Government may, by notification, in the official Gazette, accord sanction for establishment of the University of unitary nature in the State by the name of "Presidency University".

(3) The headquarters of the University shall be at Bangalore. The University shall have Campuses or Regional Centres, Study Centres anywhere in Karnataka and subject to the prior permission of the State Government and as per UGC norms.

(4) The First Chancellor, the First Vice-Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the-University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance.- The University shall be self-financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise,-

(a) for research, development and other activities for which other State Government organizations are provided financial assistance; or

(b) for any specific research or programmes receiving support from the State Government; and

(c) for the benefit of similar universities in the State whether subject to a change in State policy or otherwise:

Provided that the university may receive any financial support from any other source.

6. Power to establish constituent Colleges, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to norms of UGC and other National Accreditation bodies.

7. Objectives of the University. - The University shall employ a broad range of strategies to achieve its vision and objectives,-

(i) to support, promote and undertake advancement of and innovation in University education leading up to and including post graduate, doctoral and post doctoral courses in the Business and Management Studies, Life Sciences,

Computer Science & Information Technology and other Technical courses, Medical Sciences and allied sectors and make provisions for research, advancement and dissemination of knowledge, including consultancy in these fields;

(ii) to collaborate with any other universities, research institutions, non-profit organizations, industry associations, professional associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;

(iii) to undertake collaborative research and advocacy with any organizations with prior approval of the State Government;

(iv) to disseminate and enhance knowledge by providing instructional and research facilities in such branches of learning as it may deem fit and in particular, to make special provisions for integrated courses in the proposed areas and other such Higher Educational Programmes of the University and to make appropriate measures for promoting interdisciplinary studies and research;

(v) to develop human resources to meet the demands of high end technical and professional industries with research on future sustainable technologies catering to engineering solutions and support technology business and technology incubation including technology management;

(vi) to provide an innovative system of University level education, flexible and open with regard to methods and places of learning, combination of courses eligibility for enrolment, age of entry, conduct of examinations and operation of programmes with a view to promoting access and equity in higher learning besides encouraging excellence in new fields of knowledge and placing special emphasis on both academic as well as application oriented learning;

(vii) to develop resource centres to contribute to quality education with prior approval of the State Government;

(viii) to establish Campuses, Regional centres, study centres and constituent Colleges at various locations in Karnataka and to contribute and develop an understanding of educational change in technical, professional, general education and social and human development with prior approval of Government;

(ix) to institute degrees, diplomas, certificates and other academic distinctions like award of credits on the basis of successful completion of academic work evaluated through multiple modern methods of assessment;

(x) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;

(xi) to undertake programmes for development and training of faculty and researchers of the University in partnership with any other university of quality with prior approval of the State Government;

(xii) to undertake necessary or expedient action to pursue and promote the objectives of the University;

(xiii) to pursue any objectives as may be approved by the Government for the enhancement of education and other development sectors in India.

8. Powers of the University. - The University shall have the following powers, namely:-

(i) to establish and maintain such Campuses, Regional Centres and Study Centres in Karnataka as may be determined by the University from time to time in the manner laid down by the Statutes with prior approval of the Government and as per UGC norms;

(ii) to carry out all such other activities as may be necessary or feasible in furtherance of the objectives of the University;

(iii) to confer degrees or other academic distinctions in the manner and under conditions laid down in the Statutes;

(iv) to institute and award fellowships, scholarships and prizes, awards, medals etc., in accordance with the Statutes;

(v) to demand and receive such fees, bills, invoices and collect charges as may be fixed by the Statutes or rules, as the case may be;

(vi) to make provisions for extracurricular activities for students and employees;

(vii) to make appointments of the Faculty, officers and employees of the University or a Constituent College, Campuses, Regional Centres, Study Centres;

(viii) to receive voluntary donations and gifts of any kind not prohibited by any Law for the time being

inforce and to acquire, hold, manage, maintain and dispose of any movable or immovable property, including trust and endowment properties for the purpose of the University or a Constituent College or a Campus, Regional Centre, Study Centre;

(ix) to institute and maintain hostels and to recognize places of residence for students of the University or a Constituent College;

(x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;

(xi) to create academic, administrative and support staff and other necessary posts;

(xii) to co-operate and collaborate with other Universities in such a manner and for such purposes as the University may determine from time to time;

(xiii) to organize and conduct refresher courses, orientation courses workshops, seminars and other programmes for teachers, lesson writers, evaluators and other academic staff;

(xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;

(xv) to do all such other acts or things whether incidental to the powers aforesaid or not, as may be necessary to further the objectives of the University;

(xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;

(xvii) to provide for the preparation of instructional materials, including films, cassettes, tapes, video cassettes, CD, VCD and other software and other relevant electronic and print media;

(xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;

(xix) to acquire, takeover, and run the management of any other educational institution with the prior approval of the State Government;

(xx) to acquire properties with the prior approval of the Board of Management;

(xxi) to undertake any other activities connected with or incidental to above objectives of the University.

9. University open to all classes, castes, creed, gender or nation. - The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time.

Provided further that where there are less than ten seats in any course like Post Graduate, they shall be reserved by clubbing such courses together and where there are less than three posts in any course they shall be reserved by rotation.

10. National Accreditation.- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the sponsoring body.- The sponsoring body shall have the following powers with reference to the University, each of which may be exercised by the Sponsoring Body at its discretion, namely:-

(i) to appoint or re-appoint or terminate the appointment of the Chancellor;

(ii) to constitute the first Board of Governors of the University;

(iii) to nominate the chairperson of the Board of Governors;

(iv) to nominate three persons as members of the Board of Governors;

(v) to nominate two persons as members of the Board of Management;

- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any conflict at the meeting of the Board of Governors in the manner provided for in this Act.

CHAPTER – III

OFFICERS OF THE UNIVERSITY

12. Officers of the University. - The following shall be the officers of the University, namely:-

- (i) The Visitor;
- (ii) The Pro-visitor;
- (iii) The Chancellor;
- (iv) The Vice-Chancellor;
- (v) The Pro Vice-Chancellor;
- (vi) The Registrar;
- (vii) The Finance Officer; and
- (viii) Such other officers as may be declared by the Statutes to be officers of the University.

13. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside at the convocation of the University for conferring degrees and diplomas.

(3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with, by all the concerned.

14. The Pro-Visitor.- (1) The Hon'ble Minister for Higher Education, Government of Karnataka shall be the pro-visitor of the University.-

(2) The pro-visitor shall, when the Visitor is absent, preside at the Convocation of the University for conferring degrees and diplomas.

15. The Chancellor.- (1) The Chancellor shall be appointed by the Sponsoring Body.

(2) The founder trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be either the then Trustee of the Sponsoring Body or such other person of eminence of national figure in the field of education, science, culture or public life, when such an appointment is being considered, as may be decided by the Sponsoring Body.

(4) The subsequent Chancellor so appointed shall hold the office as determined by the Sponsoring Body.

(5) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;
- (ii) to preside at all convocations of the University in absence of visitor and pro-visitor ;
- (iii) to function as a Chairperson of the Board of Governors of the University ;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a member of the Nomination Committee as referred to in sub-section (2) of section 16 of this Act;
- (vi) to preapprove the appointment of the Pro Vice-Chancellor, the Dean, the Registrar and the Finance Officer;

- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act;
- (xi) to resolve a conflict (excluding conflicts at a meeting of the Board of Governors) in the manner provided in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Vice-Chancellor.- (1) The Vice-Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub-section (2). After the term of three years, it is renewable for another term of three years.

Provided that a Vice-chancellor shall continue to hold the office even after expiry of his term till new Vice-chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Chancellor;
- (ii) Two nominees of the Board of Governors, one of whom shall be nominated as the Convenor of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University.

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deem fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules.

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the University, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice-Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including for termination on disciplinary grounds.

(7) The Vice-Chancellor shall preside at the convocation of the University in the absence of the Visitor, Pro-Visitor and the Chancellor.

17. The Pro Vice-Chancellor.- The Vice-Chancellor shall appoint not exceeding three pro-vice Chancellors with the written approval of the Chancellor in such manner and they shall exercise such powers and perform such duties as may be laid down by the Statutes.

18. Deans of faculties.- Deans of faculties shall be appointed by the Vice-Chancellor with the written approval of the Chancellor in such manner and they shall exercise such powers and perform such duties as may be laid down by the Statutes.

19. The Registrar.- (1) The Registrar shall be appointed by the Chancellor with the written approval of the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority, all such information and documents as demanded.

20. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

21. Other Officers.- The manner of appointment, terms and conditions of service and powers and duties of the other officers of the University shall be such as may be specified by Statutes.

CHAPTER – IV

AUTHORITIES OF THE UNIVERSITY

22. Authorities of the University.- The following shall be the authorities of the University, namely:-

- (i) The Board of Governors;
- (ii) The Board of Management;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

23. The Board of Governors and its powers.- (1) The Board of Governors shall consist of the following, namely:-

- (i) The Chancellor - Chairperson
- (ii) The Vice-Chancellor - Member
- (iii) The Principal Secretary/Secretary to the State Government in the Higher Education or by his nominee not below the rank of Deputy Secretary;
- (iv) The Principal Secretary/Secretary to the Government in the Medical Education or by his nominee not below the rank of Deputy Secretary;
- (v) One expert from the field of management, finance or any other specialized, including administration to be nominated by the State Government;
- (vi) Two persons nominated by the Sponsoring Body of whom one shall be woman;
- (vii) The Pro Vice-Chancellor who shall be a non-voting member;
- (viii) One eminent educationist nominee of the university grant commission.

(2) The Registrar shall be non-voting member Secretary of the Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting.

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
 - (ii) to lay down policies to be pursued by the University;
 - (iii) to review decisions of the other authorities of the University if they are not in conformity with the provisions of this Act, or the Statutes or the Rules;
 - (iv) to approve the Budget and Annual Report of the University;
 - (v) to make new or additional Statutes or amend or repeal the earlier Statutes and Rules;
 - (vi) to take decision about voluntary winding up of the University;
 - (vii) to approve proposals for submission to the Government;
 - (viii) to nominate three members to the Fee Regulation Committee;
 - (ix) to take such decisions and steps as are found desirable for effectively carrying out the objects of the University.
- (7) The Board of Governor shall, meet at least three times a year.

(8) The Board of Governors shall meet at such time and place as may be specified by Statute.

24. The Board of Management.- (1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellors;
- (iii) The Registrar;
- (iv) Two nominees of the Sponsoring Body;
- (v) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting.

(5) In the event of a conflict of opinion at a meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

25. The Academic Council.- (1) The Academic Council shall consist of the following, namely:-

- (i) The Vice-Chancellor - Chairperson
- (ii) The Pro Vice Chancellor - Members
- (iii) The Registrar - Secretary
- (iv) Such other members as may be specified by the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

26. The Research and Innovation Council.- (1) Research and Innovation Council shall be the Principal Research and Innovation Committee of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, Regulations and the Rules, co-ordinate and exercise general supervision over the Innovation and Research policies of the University.

(2) The Research and Innovation Council shall consist of the following, namely:-

- | | | |
|-------|---------------------------------------------------------|----------------|
| (i) | The Vice-Chancellor | - Chairperson |
| (ii) | The Pro Vice Chancellor | - Member |
| (iii) | The Dean of Research | - Secretary |
| (iv) | Head of the Department of Innovation | - Member |
| (v) | Deans of all Faculties | - Members; and |
| (vi) | Such other members as may be specified in the Statutes. | |

27. The Finance Committee. - (1) The Finance Committee shall consist of the following, namely:-

- | | | |
|-------|---------------------------------------------------------|---------------|
| (i) | The Chancellor or his Nominee | - Chairperson |
| (ii) | The Vice-chancellor | - Member |
| (iii) | The Registrar | - Member |
| (iv) | The Finance Officer | - Secretary |
| (v) | One nominee of the Sponsoring Body | - Member; and |
| (vi) | Such other members as may be specified in the statutes. | |

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes co-ordinate and exercise general supervision over the financial matters of the University.

28. Other Authorities. - The constitution, powers and functions of the other authorities of the University shall be such as may be specified by the statutes.

29. Disqualification for membership of an Authority or Body: A person shall be disqualified for being a member of any of the Bodies of the University, if he;

- (a) is of unsound mind and stands so declared by a competent court;
- (b) is an undischarged insolvent;
- (c) has been convicted of any offence involving moral turpitude;
- (d) is conducting or engaging himself in private coaching classes; or
- (e) has been punished for indulging in or promoting unfair practice in the conduct of any examination, in any form, anywhere.
- (f) As and when the Sponsoring Body were to form an opinion in writing that a Member of any of the authorities or bodies is unfit to hold the post.

30. Proceedings not invalidated on account of vacancy. - No act or proceedings of any authority of the University shall be invalid merely by reason of the existence of any vacancy or defect in the constitution of the authority.

31. Provisions pertaining to Agenda Matters. - (1) No Agenda Matter shall be either included in the Agenda for or taken up for discussion and decided in, the meeting of the Board of Governors or the Board of Management or any Committees without obtaining the prior approval of the Chancellor.

(2) In the event of breach, the Chancellor shall be entitled at all time to immediately take remedial action by reversing all decisions taken by any functionary or body of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall be deemed to be null and void, ab initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

32. Statutes. - Subject to the provisions of this Act, the Statutes may provide for any matter relating to the University and staff, as given below, namely:-

- (i) the procedure for transaction of business of the Authorities of the University and the composition of bodies not specified in this Act;

- (ii) the operation of the permanent statutory endowment fund, University endowment fund, the general fund and the development fund;
- (iii) the terms and conditions of appointment of the Vice-Chancellor, the Registrar and the Finance Officer and their powers and functions;
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) any other matters which may be decided by the Board of Governors or required to be provided by statutes under this Act.

33. Statutes how made.- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

34. Power to amend the Statutes.- The Board of Governors may, make new or additional Statutes or amend or repeal the Statutes.

35. Regulations.- Subject to the provisions of this Act, the regulations may provide for all or any of the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College;
- (ix) all other matters as may be provided in the Statutes under the Act.

36. Regulations how made.- The Regulations shall be made by the Academic Council and approved by Board of Management.

37. Power to amend Regulations.- The Academic Council may, with the approval of the Board of Management, make new or additional regulations or amend or repeal the regulations.

38. Fee Regulation Committee.- (1) The fee of the university seats reserved for Karnataka Students under section 9 shall be regulated by the Fee Regulation Committee constituted by the Government which shall be headed by a retired Supreme Court or High Court Judge and consists of Chancellor, Vice-Chancellor of the University, Principal Secretary or Secretary to Government incharge of Higher Education or by his nominee not below the rank of Deputy

Secretary, Principal Secretary or Secretary to Government incharge of Medical Education or by his nominee not below the rank of Deputy Secretary, two Academicians nominated by the Board of Governors of whom one shall be woman. A Chartered Accountant of repute shall be co-opted for this purpose in the Committee.

(2) The Committee shall look after the compliance of the university in its admissions and collection of fee.

CHAPTER – VI

MISCELLANEOUS

39. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

40. Right to appeal.- In case of disciplinary actions by the University against its employee or student, the aggrieved employee or students shall have a right to appeal as specified by the statutes.

41. Provident or pension fund.- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

42. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

43. Constitution of Committees.- Any authority of the University mentioned in section 22, shall be empowered to constitute a committee of such authority, consisting of such members of such authority and having such powers as the authority may deem fit.

44. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

45. Protection of action taken in good faith.- No suit or other legal proceedings shall lie against any officer or other employee of the University for anything, which is done in good faith or intended to be done in pursuance of the provisions of this Act, the Statutes or the Rules.

46. Transitional provisions.- Notwithstanding anything contained in any other provisions of this Act and the Statutes,-

(i) the first Vice-Chancellor and Pro-Vice-Chancellor, if any shall be appointed by the Chancellor;

(ii) the first Registrar and the first Finance Officer shall be appointed by the Chancellor; and

(iii) the first Board of Management, the first Finance Committee, the first Innovation and Research Council and the first Academic Council shall be constituted by the Chancellor.

47. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores out of which at least fifteen crores shall be in cash and remaining in the form of Bank guarantee which may be increased suo moto but shall not be decreased

Provided that in case of a University outside the Bangalore or Bangalore Rural District at least ten crores must be in form of cash and the remaining five crores shall be in form of Bank Guarantee.”

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

48. University Endowment Fund.- (1) The University shall establish a University Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of pursuing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

49. General Fund. - (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made by the University;
- (iv) all contributions/donations made in this behalf by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

50. Development fund.- (1) The University shall establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made to the University;
- (iv) all contributions/donations made in this behalf by any other person or body which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

51. Maintenance of funds.- The funds established under sections 47, 48, 49 and 50 shall, subject to general supervision and control of the Board of Governors, be regulated and maintained in such manner as may be prescribed.

52. Annual Report.- (1) The annual report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the State Government before 31st December following close of the financial year in 31st March of each year.

53. Account and audit.- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, and such directions shall be binding on the University.

54. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

55. Power of State Government to issue directions.- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made thereunder and the Board of Governor or the Board of management, as the case may be, of the University shall comply with every such direction.

56. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of rupees fifty thousand which may extend to ten lakhs rupees or with an imprisonment for a term of six months which may extend to two years or with both.

Provided that, where the University is also involved the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

57. Power to enter and inspect.- Any officer not below the rank of Group 'A' officer authorised by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

58. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State Higher Education Council shall conduct periodical Inspection of University regarding:-

- (i) Standard of Instructions for grant of degree;
- (ii) Quality of Education;
- (iii) Avoidance of commercialisation of Higher Education;
- (iv) contravention of the provisions of the Act if any;

-and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration . If the direction is not followed within such time as may be prescribed, the right to take decision for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf.

Provided that no such action shall be initiated without affording a reasonable opportunity to show cause to the University

(5) On receipt of the notice referred to in sub-section (1), the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be specified by the Statues.

59. Expenditure of the University during dissolution.-(1) The expenditure of administration of the University during taking over period of its management under sub-section (5) of section 58 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in section 47, 48, 49 and 50 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

60. Removal of difficulties.- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

61. Power to make rules by the State Government.- (1) The State Government may make rules, by notification, to carryout the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

The A.H.Memorial Educational Trust, have come forward to establish private University in the State. The establishment of a private university by a well-known organization would certainly help in spreading the quality education to the needy students. This also accelerates the enhancement of gross enrolment ratio in the higher education sector which presently stands at 11.5% in Karnataka.

Keeping in view the above, it is considered necessary to provide for establishment of Presidency University.

This Private University focuses on Business and Management Studies, Life Sciences, Computer Science & Information Technology and other Technical courses, Medical Sciences and allied sectors and for the matters connected therewith or incidental thereto.

Hence, the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 39:	Empowers the State Government to prescribe by rules the terms and conditions of appointment of employee of the university.
Clause 47:	Empowers the State Government to prescribe by rules the manner of investing permanent statutory Endowment Fund.
Clause 58:	sub-clause (3) empowers the State Government to prescribe by rules the time within which the management of the university shall comply with the direction issued by the Government.
Clause 59:	Empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 61:	Empowers the State Government to make rules for carrying out the purposes of the Act.

The proposed delegation of Legislative power is normal in character.

C.T. RAVI
Minister for Higher Education

V. SHREESH
Secretary
Karnataka Legislative Council

ವಿಶೇಷ ರಾಜ್ಯ ಪತ್ರಿಕೆ

ಭಾಗ - III	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೭೮
Part - III	Bangalore, Wednesday, February 13, 2013 (Magha 24, Shaka Varsha 1934)	No. 178

ಜಿಲ್ಲಾಧಿಕಾರಿಯವರ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು.

ಪರಿಷ್ಕೃತ ಆದೇಶ

ನಂ. ಚು(೨)ಎವ/55/2012-13, ದಿನಾಂಕ: 13.02.2013

2013ನೇ ಸಾಲಿನಲ್ಲಿ ನಡೆಯಲಿರುವ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2013ಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮುನಿಸಿಪಾಲಿಟಿಗಳ (ಕೌನ್ಸಿಲರುಗಳ ಚುನಾವಣೆ) ನಿಯಮಗಳು 1977ರ ನಿಯಮ 4ರಂತೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಆರ್.ಕೆ.ರಾಜು, ಭಾ.ಆ.ಸೇ., ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ, ತುಮಕೂರು ಆದ ನಾನು ಕೆಳಕಾಣಿಸಿದ ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯತಿಗಳ ವಾರ್ಡ್‌ಗಳಿಗೆ ಚುನಾವಣೆ ನಡೆಸಲು ನಮೂದಿಸಿರುವ ಅಧಿಕಾರಿಗಳನ್ನು ಅನುಕ್ರಮವಾಗಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ಈ ಕಛೇರಿಯ ಸಮಸಂಖ್ಯೆ ಆದೇಶ ದಿನಾಂಕ 05.02.2013ರ ಆದೇಶದಲ್ಲಿ ಗೊತ್ತುಪಡಿಸಿದ್ದನ್ನು ಅಂಕಣ(3)ರ ವಾರ್ಡ್‌ಗಳಿಗೆ ಪರಿಷ್ಕರಿಸಿ ಈ ಕೆಳಕಾಣಿಸಿದಂತೆ ಪರಿಷ್ಕೃತ ಆದೇಶ ಹೊರಡಿಸಿ ಅಂಕಣ(3)ರ ವಾರ್ಡ್‌ಗಳಿಗೆ ಚುನಾವಣೆ ನಡೆಸಲು ಅಂಕಣ(5)ರಲ್ಲಿ ನಮೂದಿಸಿರುವ ಅಧಿಕಾರಿಗಳನ್ನು ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ಗೊತ್ತುಪಡಿಸಿದ್ದೇನೆ.

ಕೋಷ್ಟಕ

ಕ್ರ. ಸಂ	ನಗರ ಸ್ಥಳೀಯ ಸಂಸ್ಥೆಗಳ ಹೆಸರು	ವಾರ್ಡ್‌ಗಳ ಸಂಖ್ಯೆ	ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿಯಾಗಿ ಗೊತ್ತುಪಡಿಸಿದ್ದ ಅಧಿಕಾರಿ, ಪದನಾಮ ಮತ್ತು ಕಛೇರಿ	ಪರಿಷ್ಕೃತ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿಯಾಗಿ ಗೊತ್ತುಪಡಿಸಿರುವ ಅಧಿಕಾರಿ, ಪದನಾಮ ಮತ್ತು ಕಛೇರಿ
1	2	3	4	5
1.	ನಗರಸಭೆ ತಿಪಟೂರು	17 ರಿಂದ 24	ಶ್ರೀ ಉಮೇಶ್, ಸಹಾಯಕ ನಿರ್ದೇಶಕರು ಕೃಷಿ ಇಲಾಖೆ, ತಿಪಟೂರು. -9591987417. (ಚುನಾವಣಾಧಿಕಾರಿ)	ಶ್ರೀ ರಂಗನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಿಪಟೂರು. (ಚುನಾವಣಾಧಿಕಾರಿ)-9902308986
2.	ಪುರಸಭೆ ಕುಣಿಗಲ್	17 ರಿಂದ 23	ಶ್ರೀ ರವೀಂದ್ರ ಎನ್.ಜಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುಣಿಗಲ್ ತಾಲ್ಲೂಕು.-9844716744. (ಚುನಾವಣಾಧಿಕಾರಿ)	ಶ್ರೀ ಆರ್. ವಿಶ್ವನಾಥ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುಣಿಗಲ್ ತಾಲ್ಲೂಕು.-9449081602 (ಚುನಾವಣಾಧಿಕಾರಿ)

ಕ್ರ. ಸಂ	ನಗರ ಸ್ಥಳೀಯ ಸಂಸ್ಥೆಗಳ ಹೆಸರು	ವಾರ್ಡ್‌ಗಳ ಸಂಖ್ಯೆ	ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿಯಾಗಿ ಗೊತ್ತುಪಡಿಸಿದ್ದ ಅಧಿಕಾರಿ, ಪದನಾಮ ಮತ್ತು ಕಛೇರಿ	ಪರಿಷ್ಕೃತ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿಯಾಗಿ ಗೊತ್ತುಪಡಿಸಿರುವ ಅಧಿಕಾರಿ, ಪದನಾಮ ಮತ್ತು ಕಛೇರಿ
1	2	3	4	5
3.	ಪುರಸಭೆ ಪಾವಗಡ	1 ರಿಂದ 8	ಶ್ರೀ ವರದರಾಜು, ಉಪ ತಹಶೀಲ್ದಾರ್, ವೈ.ಎನ್.ಹೊಸಕೋಟೆ ಹೋಬಳಿ, ಪಾವಗಡ ತಾಲ್ಲೂಕು. -9448747834. (ಸಹಾಯಕ ಚುನಾವಣಾಧಿಕಾರಿ)	ಶ್ರೀ ನಾಗರಾಜು, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ತಾಲ್ಲೂಕು ಪಂಚಾಯತಿ ಕಾರ್ಯಾಲಯ, ಪಾವಗಡ. -8105589720 (ಸಹಾಯಕ ಚುನಾವಣಾಧಿಕಾರಿ)
4.	ಪುರಸಭೆ ಪಾವಗಡ	9 ರಿಂದ 16	ಶ್ರೀ ನರಸಿಂಹಯ್ಯ, ಉಪತಹಶೀಲ್ದಾರ್, ನಾಡಕಛೇರಿ, ನಾಗಲಮಡಿಕೆ, ಪಾವಗಡ ತಾಲ್ಲೂಕು. -9742845569. (ಸಹಾಯಕ ಚುನಾವಣಾಧಿಕಾರಿ)	ಶ್ರೀ ಪಾಂಡುರಂಗರಾವ್, ರೇಷ್ಮೆ ನಿರೀಕ್ಷಕರು, ಗ್ರೈನೇಜ್, ಪಾವಗಡ -9886451651 (ಸಹಾಯಕ ಚುನಾವಣಾಧಿಕಾರಿ)
5.	ಪುರಸಭೆ ಪಾವಗಡ	17 ರಿಂದ 23	ಶ್ರೀ ಎ.ಮಾರಣ್ಣ, ತಾಲ್ಲೂಕು ಶಿರಸ್ತೇದಾರ್, ತಾಲ್ಲೂಕು ಕಛೇರಿ, ಪಾವಗಡ.-9945099629. (ಸಹಾಯಕ ಚುನಾವಣಾಧಿಕಾರಿ)	ಶ್ರೀ ಗಂಗಪ್ಪ, ರೇಷ್ಮೆ ನಿರೀಕ್ಷಕರು, ತಾಂತ್ರಿಕ ಸಲಹಾ ಕೇಂದ್ರ, (ಟಿ.ಎಸ್.ಸಿ), ವೈ.ಎನ್.ಹೊಸಕೋಟೆ, ಪಾವಗಡ ತಾಲ್ಲೂಕು-(9480310167) (ಸಹಾಯಕ ಚುನಾವಣಾಧಿಕಾರಿ)

ಮೇಲ್ಕಂಡ ಗೊತ್ತುಪಡಿಸಿದ ಅಧಿಕಾರಿಗಳು, ರಾಜ್ಯಚುನಾವಣಾ ಆಯೋಗದ ಸೂಚನೆಗಳಿಗನುಸಾರವಾಗಿ, ನೇಮಕಗೊಂಡಿರುವ ವಾರ್ಡ್‌ಗಳ ಚುನಾವಣೆಯನ್ನು ನಿಯಮಾನುಸಾರ ನಡೆಸತಕ್ಕದ್ದು.

ಆರ್.ಕೆ. ರಾಜು
ಜಿಲ್ಲಾಧಿಕಾರಿ,
ತುಮಕೂರು ಜಿಲ್ಲೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ.೧೭೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 179

URBAN DEVELOPMENT SECRETARIAT

NOTIFICATION

No. UDD 45 MLR 2013 (P-I), Bangalore, Dated 12th February, 2013

Whereas the term of office of the elected councilor's of the Town Panchayats in the State of Karnataka is going to expire and the election to these Town Panchayat's is to be conducted in due course.

And whereas, having regard to the above circumstances, election to the office of councilors cannot be held and completed before the expiry of the term of office of these Town Panchayats and as such it has become necessary to appoint Administrators to these Town Panchayats for the continued exercise of powers and performance or discharge of duties of functions conferred or imposed on it under the said Act.

Now, therefore, in exercise of the powers conferred by Section 315 of the Karnataka Municipalities Act, 1964 (Karnataka Act 22 of 1964) the Government of Karnataka hereby appoints the Tahasildars mentioned in Annexure to this Notification as Administrators to these Town Panchayats with effect from the dates mentioned against their names till the councils of these Town Panchayats are duly constituted.

By order and in the name of the Governor of Karnataka,

K.V. RAMAPPA
Under Secretary to Government
Urban Development Department

Annexure to Notification No.UDD 45 MLR 2013(P-I)**ANNEXURE (TP)**

Sl. No	Name of the Urban Local Body	Date of Expiry of the Urban Local Body	Date of Appointment of Administrator	Name & Designation of the Administrator appointed
1	Town Panchayat, Piriapatna	13.02.2013	14.02.2013	Tahasildar, Piriapatna Taluk
2	Town Panchayat, Hanuru	13.02.2013	14.02.2013	Tahasildar, Kollegala Taluk
3	Town Panchayat, Koppa	13.02.2013	14.02.2013	Tahasildar, Koppa Taluk
4	Town Panchayat, Naregal	13.02.2013	14.02.2013	Tahasildar, Rona Taluk
5	Town Panchayat, Sulya	14.02.2013	15.02.2013	Tahasildar, Sulya Taluk
6	Town Panchayat, Beltangadi	14.02.2013	15.02.2013	Tahasildar, Beltangadi Taluk
7	Town Panchayat, Hukkeri	14.02.2013	15.02.2013	Tahasildar, Hukkeri Taluk
8	Town Panchayat, Kuduchi	14.02.2013	15.02.2013	Tahasildar, Raibagh Taluk
9	Town Panchayat, Shiralkoppa	15.02.2013	16.02.2013	Tahasildar, Shikaripura Taluk
10	Town Panchayat, T.Narasipura	15.02.2013	16.02.2013	Tahasildar, T.Narasipura Taluk
11	Town Panchayat, Raibagh	15.02.2013	16.02.2013	Tahasildar, Raibagh Taluk
12	Town Panchayat, Kudlgi	15.02.2013	16.02.2013	Tahasildar, Kudlgi Taluk

K.V.RAMAPPAUnder Secretary to Government
Urban Development Department**ವಿಶೇಷ ರಾಜ್ಯ ಪತ್ರಿಕೆ**

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 180

URBAN DEVELOPMENT SECRETARIAT**NOTIFICATION****No. UDD 45 MLR 2013 (P-II), Bangalore, Dated 12th February, 2013**

Whereas the term of office of the elected councilor's of the Town Municipal Councils in the State of Karnataka is going to expire and the election to these Town Municipal Councils is to be conducted in due course.

And whereas, having regard to the above circumstances, election to the office of councilors cannot be held and completed before the expiry of the term of office of these Town Municipal Councils and as such it has become necessary to appoint Administrators to these for the continued exercise of powers and performance or discharge of duties of functions conferred or imposed on it under the said Act.

Now, therefore, in exercise of the powers conferred by Section 315 of the Karnataka Municipalities Act, 1964(Karnataka Act 22 of 1964) the Government of Karnataka hereby appoints the Assistant Commissioners of the Jurisdictional Sub-divisions mentioned in Annexure to this Notification as Administrators to these Town Municipal Councils with effect from the dates mentioned against their names till the council of these Town Municipal Councils are duly constituted.

By order and in the name of the Governor of Karnataka,

K.V. RAMAPPAUnder Secretary to Government
Urban Development Department

Annexure to Notification No.UDD 45 MLR 2013(P-II)**ANNEXURE (TMC)**

Sl. No	Name of the Urban Local Body	Date of Expiry of the Urban Local Body	Date of Appointment of Administrator	Name & Designation of the Administrator
1	Town Municipal Council, Hunasuru	13.02.2013	14.02.2013	Assistant Commissioner, Hunasur Sub Division
2	Town Municipal Council, Byadagi	13.02.2013	14.02.2013	Assistant Commissioner, Haveri Sub Division
3	Town Municipal Council, Manvi	13.02.2013	14.02.2013	Assistant Commissioner, Raichur Sub Division
4	Town Municipal Council, Devadurga	13.02.2013	14.02.2013	Assistant Commissioner, Raichur Sub Division
5	Town Municipal Council, Birur	13.02.2013	14.02.2013	Assistant Commissioner, Tharikere
6	Town Municipal Council, Tharikere	13.02.2013	14.02.2013	Assistant Commissioner, Tharikere
7	Town Municipal Council, Hosakote	14.02.2013	15.02.2013	Assistant Commissioner, Doddaballapura Sub Division
8	Town Municipal Council, Shikaripura	14.02.2013	15.02.2013	Assistant Commissioner, Sagara Sub Division
9	Town Municipal Council, Kadur	14.02.2013	15.02.2013	Assistant Commissioner, Tarikere Sub Division
10	Town Municipal Council, Belur	14.02.2013	15.02.2013	Assistant Commissioner, Sakaleshapura Sub Division
11	Town Municipal Council, Maddur	14.02.2013	15.02.2013	Assistant Commissioner, Mandya Sub Division
12	Town Municipal Council, Athani	14.02.2013	15.02.2013	Assistant Commissioner, Chikkodi Sub Division
13	Town Municipal Council, Rona	14.02.2013	15.02.2013	Assistant Commissioner, Gadag Sub Division
14	Town Municipal Council, Hanagal	14.02.2013	15.02.2013	Assistant Commissioner, Savanuru Sub Division
15	Town Municipal Council, Srirangapatna	15.02.2013	16.02.2013	Assistant Commissioner, Pandavapura Sub Division
16	Town Municipal Council, Sankeswara	15.02.2013	16.02.2013	Assistant Commissioner, Belgaum Sub Division
17	Town Municipal Council, Savanuru	15.02.2013	16.02.2013	Assistant Commissioner, Savanuru Sub Division

K.V.RAMAPPAUnder Secretary to Government
Urban Development Department**ವಿಶೇಷ ರಾಜ್ಯ ಪತ್ರಿಕೆ**

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ.೧೮೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 181

URBAN DEVELOPMENT SECRETARIAT**NOTIFICATION****No. UDD 45 MLR 2013 (P-III), Bangalore, Dated 12th February, 2013**

Whereas the term of office of the elected councilor's of the City Municipal Councils in the State of Karnataka is going to expire and the election to these City Municipal Council's is to be conducted in due course.

And whereas, having regard to the above circumstances, election to the office of councilors cannot be held and completed before the expiry of the term of office of these City Municipal Councils and as such it has become necessary to appoint Administrators to these City Municipal Councils for the continued exercise of powers and performance or discharge of duties of functions conferred or imposed on it under the said Act.

Now, therefore, in exercise of the powers conferred by Section 315 of the Karnataka Municipalities Act, 1964(Karnataka Act 22 of 1964) the Government of Karnataka hereby appoints the Deputy Commissioners and Assistant Commissioners mentioned in Annexure to this Notification as Administrators to these City Municipal Councils with effect from the dates mentioned against their names till the councils of these City Municipal Councils are duly constituted.

By order and in the name of the Governor of Karnataka,

K.V. RAMAPPA
Under Secretary to Government
Urban Development Department

Annexure to Notification No.UDD 45 MLR 2013(P-III)
ANNEXURE (CMC)

Sl. No	Name of the Urban Local Body	Date of Expiry of the Urban Local Body	Date of Appointment of Administrator	Name & Designation of the Administrator
1	City Municipal Council, Sirsi	13.02.2013	14.02.2013	Assistant Commissioner, Sirsi Sub Division
2	City Municipal Council, Mandya	13.02.2013	14.02.2013	Deputy Commissioner, Manday District
3	City Municipal Council, Gadag Betageri	13.02.2013	14.02.2013	Deputy Commissioner, Gadag District
4	City Municipal Council, Chikkamalore	13.02.2013	14.02.2013	Deputy Commissioner, Chikkamalore District
5	City Municipal Council, Haveri	13.02.2013	14.02.2013	Deputy Commissioner, Haveri District
6	City Municipal Council, Chamarajanagar	14.02.2013	15.02.2013	Deputy Commissioner, Chamarajanagar District
7	City Municipal Council, Sagar	14.02.2013	15.02.2013	Assistant Commissioner, Sagar Sub Division
8	City Municipal Council, Udupi	14.02.2013	15.02.2013	Deputy Commissioner, Udupi District
9	City Municipal Council, Jamakhandi	15.02.2013	16.02.2013	Assistant Commissioner, Jamakhandi, Sub Division
10	City Municipal Council, Kollegal	15.02.2013	16.02.2013	Assistant Commissioner, Kollegal Sub Division

K.V.RAMAPPA
Under Secretary to Government
Urban Development Department

ವಿಶೇಷ ರಾಜ್ಯ ಪತ್ರಿಕೆ

ಭಾಗ - I	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೨
Part - I	Bangalore, Wednesday, February 13, 2013 (Magha 24, Shaka Varsha 1934)	No. 182

PERSONNEL AND ADMINISTRATIVE REFORMS SECRETARIAT

NOTIFICATION

No. DPAR 9 SLU 2013, Bangalore, dated: 13-02-2013

PREAMBLE:

WHEREAS Shri Jagadish Shettar, Chief Minister of Karnataka has recommended that Dr. Justice Y. Bhaskar Rao, the former Chief Justice, High Court of Karnataka may be appointed as Lokayukta, Karnataka to succeed Justice Shri Shivaraj V. Patil on resignation to the post of Lokayukta, Karnataka falling vacant on 20th September 2011.

WHEREAS this recommendation has been made after consulting the Acting Chief Justice of the High Court of Karnataka, the Speaker, Karnataka Legislative Assembly, the Chairman, Karnataka Legislative Council and Leaders of Opposition in both the Houses of Karnataka Legislature and also in accordance with the judgement of Hon'ble Supreme Court of India in Civil Appeal of 2013 [Arising out of SLP (Civil) Nos. 15658-15660 of 2012 and 16512-16514 of 2012].

O R D E R

Now, therefore, in exercise of the powers vested in me under section 3 of the Karnataka Lokayukta Act, 1984 (Karnataka Act No. 4 of 1985), **I, H.R. BHARDWAJ, Governor of Karnataka** hereby appoint Dr. Justice Y. Bhaskar Rao, the former Chief Justice, High Court of Karnataka as the Lokayukta of Karnataka State, to succeed Justice Shri Shivaraj V. Patil on his resignation.

H.R. BHARDWAJ
GOVERNOR OF KARNATAKA

By Order and in the name of the Governor of Karnataka,

FAIROZA KHANAM
Additional Secretary to Government
Department of Personnel and Administrative Reforms (Service Rules)

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 183

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C1), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಳಂದ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)

2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-C) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅಳಂದ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ
7	ಸಾಮಾನ್ಯ	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
10	ಪರಿಶಿಷ್ಟ ಜಾತಿ	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 184

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C2), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಆನೇಕಲ್ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (1-A) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಆನೇಕಲ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಪಂಗಡ (ಮಹಿಳೆ)	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಪರಿಶಿಷ್ಟ ಜಾತಿ	20	ಹಿಂದುಳಿದ ವರ್ಗ (ಎ)
9	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 185

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C3), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ

ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಣ್ಣಿಗೇರಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (12-A) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅಣ್ಣಿಗೇರಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಪರಿಶಿಷ್ಟ ಜಾತಿ
4	ಸಾಮಾನ್ಯ	16	ಹಿಂದುಳಿದ ವರ್ಗ (ಎ) (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಸಾಮಾನ್ಯ (ಮಹಿಳೆ)	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	19	ಪರಿಶಿಷ್ಟ ಪಂಗಡ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 186

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C4), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅರಸೀಕೆರೆ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-C) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅರಸೀಕೆರೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ (ಮಹಿಳೆ)
2	ಸಾಮಾನ್ಯ	16	ಹಿಂದುಳಿದ ವರ್ಗ (ಎ)
3	ಪರಿಶಿಷ್ಟ ಜಾತಿ	17	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ
6	ಸಾಮಾನ್ಯ	20	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ)	23	ಸಾಮಾನ್ಯ
10	ಪರಿಶಿಷ್ಟ ಜಾತಿ	24	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	25	ಸಾಮಾನ್ಯ
12	ಸಾಮಾನ್ಯ	26	ಹಿಂದುಳಿದ ವರ್ಗ (ಎ)
13	ಸಾಮಾನ್ಯ	27	ಪರಿಶಿಷ್ಟ ಪಂಗಡ (ಮಹಿಳೆ)
14	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 187

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C5), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಥಣಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅಥಣಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಪರಿಶಿಷ್ಟ ಜಾತಿ
5	ಪರಿಶಿಷ್ಟ ಜಾತಿ (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಜಾತಿ	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಪಂಗಡ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 188

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C6), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಸವನ ಬಾಗೇವಾಡಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಸವನ ಬಾಗೇವಾಡಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಪರಿಶಿಷ್ಟ ಜಾತಿ (ಮಹಿಳೆ)
4	ಪರಿಶಿಷ್ಟ ಪಂಗಡ (ಮಹಿಳೆ)	16	ಪರಿಶಿಷ್ಟ ಜಾತಿ
5	ಸಾಮಾನ್ಯ (ಮಹಿಳೆ)	17	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಬಿ)	18	ಹಿಂದುಳಿದ ವರ್ಗ (ಎ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೮೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 189

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C7), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಾದಾಮಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-1) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಾದಾಮಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	13	ಪರಿಶಿಷ್ಟ ಜಾತಿ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಸಾಮಾನ್ಯ	15	ಸಾಮಾನ್ಯ
4	ಪರಿಶಿಷ್ಟ ಪಂಗಡ (ಮಹಿಳೆ)	16	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 190

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C8), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಾಗೇಪಲ್ಲಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-K) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಾಗೇಪಲ್ಲಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ	13	ಸಾಮಾನ್ಯ
2	ಪರಿಶಿಷ್ಟ ಜಾತಿ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ (ಮಹಿಳೆ)	16	ಪರಿಶಿಷ್ಟ ಪಂಗಡ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ
7	ಸಾಮಾನ್ಯ	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಬಿ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಹಿಂದುಳಿದ ವರ್ಗ (ಎ)	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 191

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C9), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. **ಬೈಲಹೊಂಗಲ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪತ್ತೇಳು)**
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-I) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ,

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬೈಲಹೊಂಗಲ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	16	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ
4	ಸಾಮಾನ್ಯ	18	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	20	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ
8	ಸಾಮಾನ್ಯ	22	ಹಿಂದುಳಿದ ವರ್ಗ (ಎ)
9	ಹಿಂದುಳಿದ ವರ್ಗ (ಎ) (ಮಹಿಳೆ)	23	ಸಾಮಾನ್ಯ (ಮಹಿಳೆ)
10	ಪರಿಶಿಷ್ಟ ಪಂಗಡ (ಮಹಿಳೆ)	24	ಸಾಮಾನ್ಯ
11	ಪರಿಶಿಷ್ಟ ಜಾತಿ (ಮಹಿಳೆ)	25	ಸಾಮಾನ್ಯ (ಮಹಿಳೆ)
12	ಸಾಮಾನ್ಯ	26	ಪರಿಶಿಷ್ಟ ಜಾತಿ
13	ಹಿಂದುಳಿದ ವರ್ಗ (ಎ)	27	ಹಿಂದುಳಿದ ವರ್ಗ (ಎ)
14	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 192

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C10), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಂಗಾರಪೇಟೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಂಗಾರಪೇಟೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಜಾತಿ	14	ಸಾಮಾನ್ಯ
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	19	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ	20	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ (ಮಹಿಳೆ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 193

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C11), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಂಕಾಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-G) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಂಕಾಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಪರಿಶಿಷ್ಟ ಪಂಗಡ (ಮಹಿಳೆ)	16	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಪರಿಶಿಷ್ಟ ಜಾತಿ (ಮಹಿಳೆ)
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 194

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C12), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬನ್ನೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (22-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬನ್ನೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಪರಿಶಿಷ್ಟ ಜಾತಿ	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಜಾತಿ	15	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ
6	ಸಾಮಾನ್ಯ (ಮಹಿಳೆ)	18	ಪರಿಶಿಷ್ಟ ಜಾತಿ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಪಂಗಡ
9	ಹಿಂದುಳಿದ ವರ್ಗ (ಬಿ)	21	ಪರಿಶಿಷ್ಟ ಪಂಗಡ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಪರಿಶಿಷ್ಟ ಪಂಗಡ
11	ಸಾಮಾನ್ಯ	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 195

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C13), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಂಟ್ವಾಳ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (11-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬಂಟ್ವಾಳ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ (ಮಹಿಳೆ)	14	ಪರಿಶಿಷ್ಟ ಜಾತಿ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 196

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C14), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬೇಲೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-F) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬೇಲೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಪರಿಶಿಷ್ಟ ಪಂಗಡ (ಮಹಿಳೆ)	18	ಪರಿಶಿಷ್ಟ ಜಾತಿ
7	ಸಾಮಾನ್ಯ	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 197

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C15), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಭಾಲ್ಕಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (6-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಭಾಲ್ಕಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಪರಿಶಿಷ್ಟ ಜಾತಿ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಸಾಮಾನ್ಯ	15	ಹಿಂದುಳಿದ ವರ್ಗ (ಎ)
4	ಹಿಂದುಳಿದ ವರ್ಗ (ಎ)	16	ಪರಿಶಿಷ್ಟ ಪಂಗಡ (ಮಹಿಳೆ)
5	ಹಿಂದುಳಿದ ವರ್ಗ (ಬಿ)	17	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಜಾತಿ (ಮಹಿಳೆ)	18	ಪರಿಶಿಷ್ಟ ಜಾತಿ
7	ಪರಿಶಿಷ್ಟ ಜಾತಿ	19	ಸಾಮಾನ್ಯ
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 198

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C16), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಭಟ್ಟಳ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-E) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಭಟ್ಟಳ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಪರಿಶಿಷ್ಟ ಪಂಗಡ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಜಾತಿ (ಮಹಿಳೆ)	15	ಸಾಮಾನ್ಯ
4	ಹಿಂದುಳಿದ ವರ್ಗ (ಬಿ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೧೯೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 199

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C17), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬೀರೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (9-C) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಬೀರೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಎ)	17	ಪರಿಶಿಷ್ಟ ಪಂಗಡ (ಮಹಿಳೆ)
6	ಪರಿಶಿಷ್ಟ ಜಾತಿ (ಮಹಿಳೆ)	18	ಪರಿಶಿಷ್ಟ ಜಾತಿ
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 200

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C18), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬ್ಯಾಡಗಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ
ಬ್ಯಾಡಗಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ (ಮಹಿಳೆ)	16	ಪರಿಶಿಷ್ಟ ಜಾತಿ
5	ಸಾಮಾನ್ಯ (ಮಹಿಳೆ)	17	ಪರಿಶಿಷ್ಟ ಪಂಗಡ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಪಂಗಡ	19	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಹಿಂದುಳಿದ ವರ್ಗ (ಎ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 201

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C19), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಕ್ಕನಾಯಕನಹಳ್ಳಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಕ್ಕನಾಯಕನಹಳ್ಳಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ)	18	ಸಾಮಾನ್ಯ
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ (ಮಹಿಳೆ)	20	ಪರಿಶಿಷ್ಟ ಜಾತಿ
9	ಸಾಮಾನ್ಯ	21	ಸಾಮಾನ್ಯ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಪರಿಶಿಷ್ಟ ಪಂಗಡ (ಮಹಿಳೆ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 202

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C20), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಳ್ಳಕೆರೆ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (10-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

**ಅನುಬಂಧ
ಚಳ್ಳಕೆರೆ ಪುರಸಭೆ**

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
2	ಸಾಮಾನ್ಯ	16	ಪರಿಶಿಷ್ಟ ಪಂಗಡ (ಮಹಿಳೆ)
3	ಪರಿಶಿಷ್ಟ ಪಂಗಡ	17	ಸಾಮಾನ್ಯ (ಮಹಿಳೆ)
4	ಸಾಮಾನ್ಯ	18	ಸಾಮಾನ್ಯ
5	ಪರಿಶಿಷ್ಟ ಪಂಗಡ (ಮಹಿಳೆ)	19	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	20	ಪರಿಶಿಷ್ಟ ಜಾತಿ (ಮಹಿಳೆ)
7	ಸಾಮಾನ್ಯ	21	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಪಂಗಡ	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಪಂಗಡ (ಮಹಿಳೆ)
10	ಸಾಮಾನ್ಯ	24	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	25	ಸಾಮಾನ್ಯ (ಮಹಿಳೆ)
12	ಸಾಮಾನ್ಯ	26	ಸಾಮಾನ್ಯ (ಮಹಿಳೆ)
13	ಪರಿಶಿಷ್ಟ ಜಾತಿ (ಮಹಿಳೆ)	27	ಪರಿಶಿಷ್ಟ ಪಂಗಡ
14	ಪರಿಶಿಷ್ಟ ಪಂಗಡ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 203

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C21), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚನ್ನರಾಯಪಟ್ಟಣ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-D) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚನ್ನರಾಯಪಟ್ಟಣ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಪರಿಶಿಷ್ಟ ಜಾತಿ
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಪರಿಶಿಷ್ಟ ಜಾತಿ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಜಾತಿ	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಪಂಗಡ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 204

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C22), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಕ್ಕೋಡಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-G) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಕ್ಕೋಡಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಪರಿಶಿಷ್ಟ ಪಂಗಡ (ಮಹಿಳೆ)	15	ಪರಿಶಿಷ್ಟ ಜಾತಿ (ಮಹಿಳೆ)
4	ಪರಿಶಿಷ್ಟ ಜಾತಿ	16	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಪರಿಶಿಷ್ಟ ಜಾತಿ
10	ಸಾಮಾನ್ಯ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 205

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C23), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಟಗುಪ್ಪ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (6-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಟಗುಪ್ಪ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಸಾಮಾನ್ಯ (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ (ಮಹಿಳೆ)	16	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	20	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ)	23	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 206

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C24), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿತ್ತಾಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-D) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿತ್ತಾಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಸಾಮಾನ್ಯ
3	ಸಾಮಾನ್ಯ (ಮಹಿಳೆ)	15	ಸಾಮಾನ್ಯ
4	ಪರಿಶಿಷ್ಟ ಜಾತಿ	16	ಸಾಮಾನ್ಯ
5	ಹಿಂದುಳಿದ ವರ್ಗ (ಬಿ)	17	ಪರಿಶಿಷ್ಟ ಪಂಗಡ (ಮಹಿಳೆ)
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ
7	ಪರಿಶಿಷ್ಟ ಜಾತಿ (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಪರಿಶಿಷ್ಟ ಜಾತಿ	20	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 207

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C25), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ದೇವನಹಳ್ಳಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ದೇವನಹಳ್ಳಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಪರಿಶಿಷ್ಟ ಜಾತಿ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ	20	ಪರಿಶಿಷ್ಟ ಜಾತಿ
9	ಪರಿಶಿಷ್ಟ ಜಾತಿ	21	ಸಾಮಾನ್ಯ
10	ಪರಿಶಿಷ್ಟ ಜಾತಿ	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಪರಿಶಿಷ್ಟ ಜಾತಿ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 208

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C26), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ದೇವದುರ್ಗ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (23-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ದೇವದುರ್ಗ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ	13	ಸಾಮಾನ್ಯ
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಜಾತಿ (ಮಹಿಳೆ)
4	ಪರಿಶಿಷ್ಟ ಪಂಗಡ (ಮಹಿಳೆ)	16	ಸಾಮಾನ್ಯ
5	ಸಾಮಾನ್ಯ	17	ಸಾಮಾನ್ಯ
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ	19	ಪರಿಶಿಷ್ಟ ಪಂಗಡ (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಪಂಗಡ
10	ಸಾಮಾನ್ಯ (ಮಹಿಳೆ)	22	ಪರಿಶಿಷ್ಟ ಜಾತಿ
11	ಪರಿಶಿಷ್ಟ ಜಾತಿ	23	ಪರಿಶಿಷ್ಟ ಪಂಗಡ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೦೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 209

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C27), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗಜೇಂದ್ರಗಢ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗಜೇಂದ್ರಗಢ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಸಾಮಾನ್ಯ	16	ಪರಿಶಿಷ್ಟ ಜಾತಿ (ಮಹಿಳೆ)
5	ಪರಿಶಿಷ್ಟ ಪಂಗಡ (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 210

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C28), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗೌರಿಬಿದನೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-F) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗೌರಿಬಿದನೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಸಾಮಾನ್ಯ
5	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಜಾತಿ	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಪರಿಶಿಷ್ಟ ಜಾತಿ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 211

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C29), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗುಳೇದಗುಡ್ಡ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-G) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗುಳೇದಗುಡ್ಡ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಸಾಮಾನ್ಯ
5	ಸಾಮಾನ್ಯ (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಪಂಗಡ (ಮಹಿಳೆ)	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 212

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C30), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗುಂಡ್ಲುಪೇಟೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (8-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗುಂಡ್ಲುಪೇಟೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಪರಿಶಿಷ್ಟ ಪಂಗಡ
2	ಪರಿಶಿಷ್ಟ ಜಾತಿ (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಪರಿಶಿಷ್ಟ ಪಂಗಡ (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಪರಿಶಿಷ್ಟ ಪಂಗಡ (ಮಹಿಳೆ)
6	ಹಿಂದುಳಿದ ವರ್ಗ (ಬಿ)	18	ಪರಿಶಿಷ್ಟ ಜಾತಿ
7	ಸಾಮಾನ್ಯ (ಮಹಿಳೆ)	19	ಪರಿಶಿಷ್ಟ ಜಾತಿ
8	ಸಾಮಾನ್ಯ	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಪರಿಶಿಷ್ಟ ಪಂಗಡ
10	ಸಾಮಾನ್ಯ	22	ಪರಿಶಿಷ್ಟ ಪಂಗಡ
11	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 213

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C31), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹಾನಗಲ್ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹಾನಗಲ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಪರಿಶಿಷ್ಟ ಪಂಗಡ (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಸಾಮಾನ್ಯ
7	ಹಿಂದುಳಿದ ವರ್ಗ (ಎ)	19	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 214

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C32), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹರಪನಹಳ್ಳಿ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (13-B) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹರಪನಹಳ್ಳಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	15	ಸಾಮಾನ್ಯ (ಮಹಿಳೆ)
2	ಸಾಮಾನ್ಯ	16	ಸಾಮಾನ್ಯ
3	ಪರಿಶಿಷ್ಟ ಜಾತಿ (ಮಹಿಳೆ)	17	ಹಿಂದುಳಿದ ವರ್ಗ (ಎ)
4	ಹಿಂದುಳಿದ ವರ್ಗ (ಎ)	18	ಪರಿಶಿಷ್ಟ ಪಂಗಡ (ಮಹಿಳೆ)
5	ಸಾಮಾನ್ಯ	19	ಸಾಮಾನ್ಯ
6	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
7	ಸಾಮಾನ್ಯ	21	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಜಾತಿ
10	ಹಿಂದುಳಿದ ವರ್ಗ (ಎ)	24	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	25	ಪರಿಶಿಷ್ಟ ಪಂಗಡ (ಮಹಿಳೆ)
12	ಪರಿಶಿಷ್ಟ ಪಂಗಡ	26	ಸಾಮಾನ್ಯ (ಮಹಿಳೆ)
13	ಸಾಮಾನ್ಯ	27	ಪರಿಶಿಷ್ಟ ಪಂಗಡ
14	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 215

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C33), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹಿರಿಯೂರು ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (10-C) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹಿರಿಯೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಪಂಗಡ (ಮಹಿಳೆ)
2	ಸಾಮಾನ್ಯ	16	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ (ಮಹಿಳೆ)
4	ಸಾಮಾನ್ಯ	18	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	19	ಸಾಮಾನ್ಯ
6	ಸಾಮಾನ್ಯ	20	ಸಾಮಾನ್ಯ (ಮಹಿಳೆ)
7	ಸಾಮಾನ್ಯ	21	ಹಿಂದುಳಿದ ವರ್ಗ (ಎ)
8	ಸಾಮಾನ್ಯ	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ	23	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	24	ಪರಿಶಿಷ್ಟ ಜಾತಿ
11	ಪರಿಶಿಷ್ಟ ಪಂಗಡ	25	ಪರಿಶಿಷ್ಟ ಜಾತಿ
12	ಪರಿಶಿಷ್ಟ ಜಾತಿ	26	ಪರಿಶಿಷ್ಟ ಜಾತಿ (ಮಹಿಳೆ)
13	ಪರಿಶಿಷ್ಟ ಜಾತಿ (ಮಹಿಳೆ)	27	ಹಿಂದುಳಿದ ವರ್ಗ (ಎ)
14	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 216

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C34), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹೊಳೆನರಸೀಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-E) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹೊಳೆನರಸೀಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಹಿಂದುಳಿದ ವರ್ಗ (ಎ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಸಾಮಾನ್ಯ	16	ಪರಿಶಿಷ್ಟ ಜಾತಿ
5	ಹಿಂದುಳಿದ ವರ್ಗ (ಎ)	17	ಪರಿಶಿಷ್ಟ ಜಾತಿ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಜಾತಿ (ಮಹಿಳೆ)	19	ಪರಿಶಿಷ್ಟ ಜಾತಿ
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ
9	ಪರಿಶಿಷ್ಟ ಪಂಗಡ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ
11	ಪರಿಶಿಷ್ಟ ಜಾತಿ	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 217

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C35), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಅರ್ಜಿನಿರಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹೂವಿನಹಡಗಲಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (5-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹೂವಿನಹಡಗಲಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ	20	ಪರಿಶಿಷ್ಟ ಪಂಗಡ
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ	23	ಸಾಮಾನ್ಯ
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 218

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C36), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹೊಸದುರ್ಗ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (10-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹೊಸದುರ್ಗ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಪರಿಶಿಷ್ಟ ಜಾತಿ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಪರಿಶಿಷ್ಟ ಜಾತಿ
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ
6	ಸಾಮಾನ್ಯ (ಮಹಿಳೆ)	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೧೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 219

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C37), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹೊಸಕೋಟೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹೊಸಕೋಟೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
5	ಪರಿಶಿಷ್ಟ ಜಾತಿ	17	ಹಿಂದುಳಿದ ವರ್ಗ (ಬಿ)
6	ಸಾಮಾನ್ಯ	18	ಹಿಂದುಳಿದ ವರ್ಗ (ಎ)
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಪರಿಶಿಷ್ಟ ಜಾತಿ (ಮಹಿಳೆ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 220

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C38), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹುಮನಾಬಾದ್ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (6-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹುಮನಾಬಾದ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಪಂಗಡ (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಜಾತಿ	19	ಸಾಮಾನ್ಯ
8	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 221

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C39), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹುಣಸೂರು ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (22-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಹುಣಸೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	15	ಪರಿಶಿಷ್ಟ ಜಾತಿ
2	ಪರಿಶಿಷ್ಟ ಪಂಗಡ	16	ಸಾಮಾನ್ಯ
3	ಸಾಮಾನ್ಯ	17	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	18	ಹಿಂದುಳಿದ ವರ್ಗ (ಎ)
5	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ
6	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಪರಿಶಿಷ್ಟ ಜಾತಿ
7	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ (ಮಹಿಳೆ)	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ	23	ಹಿಂದುಳಿದ ವರ್ಗ (ಎ)
10	ಸಾಮಾನ್ಯ (ಮಹಿಳೆ)	24	ಹಿಂದುಳಿದ ವರ್ಗ (ಎ)
11	ಹಿಂದುಳಿದ ವರ್ಗ (ಎ) (ಮಹಿಳೆ)	25	ಹಿಂದುಳಿದ ವರ್ಗ (ಎ)
12	ಸಾಮಾನ್ಯ	26	ಸಾಮಾನ್ಯ
13	ಸಾಮಾನ್ಯ (ಮಹಿಳೆ)	27	ಸಾಮಾನ್ಯ
14	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 222

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C40), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಇಂಡಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಇಂಡಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಪರಿಶಿಷ್ಟ ಜಾತಿ (ಮಹಿಳೆ)
2	ಸಾಮಾನ್ಯ	14	ಪರಿಶಿಷ್ಟ ಪಂಗಡ (ಮಹಿಳೆ)
3	ಸಾಮಾನ್ಯ	15	ಪರಿಶಿಷ್ಟ ಜಾತಿ
4	ಸಾಮಾನ್ಯ (ಮಹಿಳೆ)	16	ಪರಿಶಿಷ್ಟ ಜಾತಿ (ಮಹಿಳೆ)
5	ಪರಿಶಿಷ್ಟ ಜಾತಿ	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಪರಿಶಿಷ್ಟ ಜಾತಿ
7	ಹಿಂದುಳಿದ ವರ್ಗ (ಬಿ)	19	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 223

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C41), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕೃಷ್ಣರಾಜನಗರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (22-A) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕೃಷ್ಣರಾಜನಗರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಬಿ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಪಂಗಡ (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಹಿಂದುಳಿದ ವರ್ಗ (ಎ)
5	ಪರಿಶಿಷ್ಟ ಜಾತಿ (ಮಹಿಳೆ)	17	ಪರಿಶಿಷ್ಟ ಜಾತಿ
6	ಸಾಮಾನ್ಯ	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಹಿಂದುಳಿದ ವರ್ಗ (ಎ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 224

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C42), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕೆ.ಆರ್.ಪೇಟೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (21-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕೆ.ಆರ್.ಪೇಟೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಜಾತಿ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಪರಿಶಿಷ್ಟ ಜಾತಿ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 225

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C43), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕಡೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (9-B) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕಡೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಜಾತಿ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಪರಿಶಿಷ್ಟ ಪಂಗಡ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ	20	ಪರಿಶಿಷ್ಟ ಜಾತಿ
9	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 226

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C44), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕಂಪ್ಲಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (5-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕಂಪ್ಲಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಪರಿಶಿಷ್ಟ ಜಾತಿ	15	ಪರಿಶಿಷ್ಟ ಜಾತಿ
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಪರಿಶಿಷ್ಟ ಜಾತಿ (ಮಹಿಳೆ)
5	ಪರಿಶಿಷ್ಟ ಪಂಗಡ	17	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಸಾಮಾನ್ಯ
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 227

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C45), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕನಕಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-G) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕನಕಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	15	ಹಿಂದುಳಿದ ವರ್ಗ (ಎ)
2	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
3	ಪರಿಶಿಷ್ಟ ಪಂಗಡ (ಮಹಿಳೆ)	17	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	18	ಹಿಂದುಳಿದ ವರ್ಗ (ಎ) (ಮಹಿಳೆ)
5	ಸಾಮಾನ್ಯ	19	ಸಾಮಾನ್ಯ (ಮಹಿಳೆ)
6	ಸಾಮಾನ್ಯ	20	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ)	23	ಹಿಂದುಳಿದ ವರ್ಗ (ಎ)
10	ಪರಿಶಿಷ್ಟ ಜಾತಿ (ಮಹಿಳೆ)	24	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	25	ಸಾಮಾನ್ಯ
12	ಹಿಂದುಳಿದ ವರ್ಗ (ಎ) (ಮಹಿಳೆ)	26	ಸಾಮಾನ್ಯ (ಮಹಿಳೆ)
13	ಸಾಮಾನ್ಯ	27	ಸಾಮಾನ್ಯ
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 228

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C46), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕಾರ್ಕಳ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (26-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕಾರ್ಕಳ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ (ಮಹಿಳೆ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಸಾಮಾನ್ಯ (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
7	ಹಿಂದುಳಿದ ವರ್ಗ (ಬಿ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
10	ಪರಿಶಿಷ್ಟ ಪಂಗಡ (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಸಾಮಾನ್ಯ
12	ಪರಿಶಿಷ್ಟ ಜಾತಿ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 229

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C47), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕುಮಟಾ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-D) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕುಮಟಾ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	15	ಪರಿಶಿಷ್ಟ ಜಾತಿ (ಮಹಿಳೆ)
4	ಹಿಂದುಳಿದ ವರ್ಗ (ಎ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ)	17	ಸಾಮಾನ್ಯ
6	ಸಾಮಾನ್ಯ	18	ಪರಿಶಿಷ್ಟ ಪಂಗಡ (ಮಹಿಳೆ)
7	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ	22	ಹಿಂದುಳಿದ ವರ್ಗ (ಎ)
11	ಹಿಂದುಳಿದ ವರ್ಗ (ಎ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A Part - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪) Bangalore, Wednesday, February 13, 2013 (Magha 24, Shaka Varsha 1934)	ನಂ. ೨೩೦ No. 230
---------------------------	-------------------------------------------------------------------------------------------------------------------------------------	--------------------

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C48), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕುಂದಾಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (26-C) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕುಂದಾಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ)
3	ಪರಿಶಿಷ್ಟ ಪಂಗಡ (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ
6	ಹಿಂದುಳಿದ ವರ್ಗ (ಬಿ)	18	ಪರಿಶಿಷ್ಟ ಜಾತಿ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 231

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C49), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕುಣಿಗಲ್ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-F) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕುಣಿಗಲ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ (ಮಹಿಳೆ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ)	18	ಹಿಂದುಳಿದ ವರ್ಗ (ಎ) (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಪರಿಶಿಷ್ಟ ಪಂಗಡ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಹಿಂದುಳಿದ ವರ್ಗ (ಎ)
9	ಸಾಮಾನ್ಯ	21	ಸಾಮಾನ್ಯ
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಪರಿಶಿಷ್ಟ ಜಾತಿ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 232

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C50), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕುಷ್ಯಗಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (20-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕುಷ್ಯಗಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಜಾತಿ	14	ಹಿಂದುಳಿದ ವರ್ಗ (ಎ)
3	ಪರಿಶಿಷ್ಟ ಜಾತಿ (ಮಹಿಳೆ)	15	ಪರಿಶಿಷ್ಟ ಪಂಗಡ (ಮಹಿಳೆ)
4	ಸಾಮಾನ್ಯ (ಮಹಿಳೆ)	16	ಸಾಮಾನ್ಯ
5	ಸಾಮಾನ್ಯ	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಎ)	20	ಸಾಮಾನ್ಯ
9	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ
10	ಪರಿಶಿಷ್ಟ ಜಾತಿ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 233

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C51), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಲಕ್ಷ್ಮೀಶ್ವರ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-D) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಲಕ್ಷ್ಮೀಶ್ವರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಹಿಂದುಳಿದ ವರ್ಗ (ಎ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ (ಮಹಿಳೆ)	20	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ
11	ಸಾಮಾನ್ಯ	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 234

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C52), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಲಿಂಗಸಗೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (23-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಲಿಂಗಸಗೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಪರಿಶಿಷ್ಟ ಜಾತಿ	14	ಹಿಂದುಳಿದ ವರ್ಗ (ಎ)
3	ಸಾಮಾನ್ಯ	15	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ	17	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ)	21	ಪರಿಶಿಷ್ಟ ಜಾತಿ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಪರಿಶಿಷ್ಟ ಪಂಗಡ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 235

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C53), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮದ್ದೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (21-B) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮದ್ದೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಹಿಂದುಳಿದ ವರ್ಗ (ಎ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಪಂಗಡ (ಮಹಿಳೆ)	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಹಿಂದುಳಿದ ವರ್ಗ (ಎ)
9	ಪರಿಶಿಷ್ಟ ಜಾತಿ	21	ಸಾಮಾನ್ಯ
10	ಪರಿಶಿಷ್ಟ ಜಾತಿ	22	ಸಾಮಾನ್ಯ
11	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 236

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C54), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮಧುಗಿರಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಧುಗಿರಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಬಿ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
5	ಸಾಮಾನ್ಯ (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಪರಿಶಿಷ್ಟ ಜಾತಿ (ಮಹಿಳೆ)
7	ಸಾಮಾನ್ಯ	19	ಪರಿಶಿಷ್ಟ ಪಂಗಡ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಜಾತಿ
9	ಸಾಮಾನ್ಯ (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ (ಮಹಿಳೆ)	22	ಪರಿಶಿಷ್ಟ ಪಂಗಡ
11	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಜಾತಿ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 237

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C55), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. **ಮಾಗಡಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)**
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-H) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಾಗಡಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಸಾಮಾನ್ಯ
5	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಸಾಮಾನ್ಯ
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 238

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C56), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮಹಾಲಿಂಗಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಹಾಲಿಂಗಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಪರಿಶಿಷ್ಟ ಜಾತಿ
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಪರಿಶಿಷ್ಟ ಜಾತಿ
7	ಸಾಮಾನ್ಯ	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೩೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 239

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C57), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

- ಮಳವಳ್ಳಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
- ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (21-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
- ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
- ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಳವಳ್ಳಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಪರಿಶಿಷ್ಟ ಪಂಗಡ (ಮಹಿಳೆ)
3	ಪರಿಶಿಷ್ಟ ಜಾತಿ (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಜಾತಿ	18	ಸಾಮಾನ್ಯ
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ
9	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 240

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C58), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮಾಲೂರು ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-H) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಾಲೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ)
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಹಿಂದುಳಿದ ವರ್ಗ (ಎ)
4	ಪರಿಶಿಷ್ಟ ಜಾತಿ	16	ಸಾಮಾನ್ಯ
5	ಸಾಮಾನ್ಯ	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಪರಿಶಿಷ್ಟ ಪಂಗಡ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ	20	ಸಾಮಾನ್ಯ
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಜಾತಿ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 241

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C59), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮಾನ್ಯ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (23-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮಾನ್ಯ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಪಂಗಡ	15	ಹಿಂದುಳಿದ ವರ್ಗ (ಎ)
4	ಸಾಮಾನ್ಯ (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಸಾಮಾನ್ಯ
6	ಪರಿಶಿಷ್ಟ ಪಂಗಡ (ಮಹಿಳೆ)	18	ಸಾಮಾನ್ಯ
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ
8	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	21	ಪರಿಶಿಷ್ಟ ಜಾತಿ
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಪಂಗಡ	23	ಸಾಮಾನ್ಯ
12	ಹಿಂದುಳಿದ ವರ್ಗ (ಬಿ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 242

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C60), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮೂಡಬಿದ್ರೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (11-A) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮೂಡಬಿದ್ರೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ
5	ಪರಿಶಿಷ್ಟ ಪಂಗಡ (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಪರಿಶಿಷ್ಟ ಜಾತಿ (ಮಹಿಳೆ)	18	ಹಿಂದುಳಿದ ವರ್ಗ (ಎ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	20	ಪರಿಶಿಷ್ಟ ಜಾತಿ
9	ಸಾಮಾನ್ಯ (ಮಹಿಳೆ)	21	ಹಿಂದುಳಿದ ವರ್ಗ (ಎ) (ಮಹಿಳೆ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 243

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C61), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮೂಡಲಗಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮೂಡಲಗಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಪರಿಶಿಷ್ಟ ಜಾತಿ
3	ಹಿಂದುಳಿದ ವರ್ಗ (ಎ)	15	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಪರಿಶಿಷ್ಟ ಜಾತಿ (ಮಹಿಳೆ)
5	ಪರಿಶಿಷ್ಟ ಜಾತಿ	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಪಂಗಡ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 244

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C62), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

- ಮುದ್ದೇಬಿಹಾಳ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
- ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
- ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
- ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮುದ್ದೇಬಿಹಾಳ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಪಂಗಡ (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	19	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಹಿಂದುಳಿದ ವರ್ಗ (ಎ)
10	ಪರಿಶಿಷ್ಟ ಜಾತಿ	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 245

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C63), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮುಧೋಳ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮುಧೋಳ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಪಂಗಡ (ಮಹಿಳೆ)
2	ಸಾಮಾನ್ಯ (ಮಹಿಳೆ)	16	ಪರಿಶಿಷ್ಟ ಜಾತಿ
3	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ
4	ಪರಿಶಿಷ್ಟ ಜಾತಿ	18	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ
6	ಸಾಮಾನ್ಯ	20	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	21	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	22	ಹಿಂದುಳಿದ ವರ್ಗ (ಎ) (ಮಹಿಳೆ)
9	ಪರಿಶಿಷ್ಟ ಜಾತಿ (ಮಹಿಳೆ)	23	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಬಿ)	24	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	25	ಸಾಮಾನ್ಯ
12	ಸಾಮಾನ್ಯ	26	ಸಾಮಾನ್ಯ
13	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ
14	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 246

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C64), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರ್ಡು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮುಳಬಾಗಿಲು ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-G) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮುಳಬಾಗಿಲು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಹಿಂದುಳಿದ ವರ್ಗ (ಎ)
2	ಸಾಮಾನ್ಯ	16	ಸಾಮಾನ್ಯ
3	ಪರಿಶಿಷ್ಟ ಜಾತಿ	17	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ (ಮಹಿಳೆ)	18	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ
6	ಸಾಮಾನ್ಯ (ಮಹಿಳೆ)	20	ಸಾಮಾನ್ಯ
7	ಹಿಂದುಳಿದ ವರ್ಗ (ಎ)	21	ಪರಿಶಿಷ್ಟ ಪಂಗಡ (ಮಹಿಳೆ)
8	ಸಾಮಾನ್ಯ (ಮಹಿಳೆ)	22	ಹಿಂದುಳಿದ ವರ್ಗ (ಎ) (ಮಹಿಳೆ)
9	ಪರಿಶಿಷ್ಟ ಜಾತಿ	23	ಹಿಂದುಳಿದ ವರ್ಗ (ಎ)
10	ಸಾಮಾನ್ಯ (ಮಹಿಳೆ)	24	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	25	ಹಿಂದುಳಿದ ವರ್ಗ (ಬಿ)
12	ಸಾಮಾನ್ಯ (ಮಹಿಳೆ)	26	ಸಾಮಾನ್ಯ
13	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 247

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C65), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮುಂಡರಗಿ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-E) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಮುಂಡರಗಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಪರಿಶಿಷ್ಟ ಪಂಗಡ (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಪರಿಶಿಷ್ಟ ಜಾತಿ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಪರಿಶಿಷ್ಟ ಜಾತಿ	22	ಸಾಮಾನ್ಯ
11	ಸಾಮಾನ್ಯ	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 248

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C66), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ನಂಜನಗೂಡು ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (22-C) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ. ಅನುಬಂಧದ ಕಲಂ 2 ರಲ್ಲಿ ವಿವರಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ನಂಜನಗೂಡು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	15	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
3	ಸಾಮಾನ್ಯ	17	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಪರಿಶಿಷ್ಟ ಜಾತಿ
5	ಸಾಮಾನ್ಯ	19	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	20	ಪರಿಶಿಷ್ಟ ಜಾತಿ
7	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	22	ಹಿಂದುಳಿದ ವರ್ಗ (ಎ)
9	ಸಾಮಾನ್ಯ	23	ಸಾಮಾನ್ಯ (ಮಹಿಳೆ)
10	ಸಾಮಾನ್ಯ	24	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	25	ಸಾಮಾನ್ಯ (ಮಹಿಳೆ)
12	ಸಾಮಾನ್ಯ	26	ಹಿಂದುಳಿದ ವರ್ಗ (ಎ)
13	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೪೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 249

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C67), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ನರಗುಂದ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ನರಗುಂದ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ
3	ಸಾಮಾನ್ಯ	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಎ)	16	ಸಾಮಾನ್ಯ
5	ಪರಿಶಿಷ್ಟ ಪಂಗಡ (ಮಹಿಳೆ)	17	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ	19	ಸಾಮಾನ್ಯ
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಬಿ)	21	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ (ಮಹಿಳೆ)
11	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 250

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C68), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ನವಲಗುಂದ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (12-B) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ನವಲಗುಂದ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಪರಿಶಿಷ್ಟ ಜಾತಿ (ಮಹಿಳೆ)
7	ಹಿಂದುಳಿದ ವರ್ಗ (ಎ) (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ
10	ಪರಿಶಿಷ್ಟ ಜಾತಿ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ	23	ಪರಿಶಿಷ್ಟ ಪಂಗಡ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 251

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C69), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ನೆಲಮಂಗಲ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-I) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ನೆಲಮಂಗಲ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ
3	ಪರಿಶಿಷ್ಟ ಜಾತಿ	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಪಂಗಡ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ (ಮಹಿಳೆ)
11	ಸಾಮಾನ್ಯ	23	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 252

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C70), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರ್ಡು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಪಾವಗಡ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-G) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಪಾವಗಡ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಜಾತಿ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	17	ಪರಿಶಿಷ್ಟ ಪಂಗಡ
6	ಪರಿಶಿಷ್ಟ ಪಂಗಡ	18	ಪರಿಶಿಷ್ಟ ಪಂಗಡ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ (ಮಹಿಳೆ)
10	ಪರಿಶಿಷ್ಟ ಜಾತಿ	22	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 253

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C71), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಪುತ್ತೂರು ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (11-B) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಪುತ್ತೂರು ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	15	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ
3	ಸಾಮಾನ್ಯ	17	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಹಿಂದುಳಿದ ವರ್ಗ (ಎ)
5	ಸಾಮಾನ್ಯ	19	ಸಾಮಾನ್ಯ
6	ಪರಿಶಿಷ್ಟ ಜಾತಿ	20	ಹಿಂದುಳಿದ ವರ್ಗ (ಎ) (ಮಹಿಳೆ)
7	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ
8	ಸಾಮಾನ್ಯ (ಮಹಿಳೆ)	22	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಬಿ)	24	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	25	ಹಿಂದುಳಿದ ವರ್ಗ (ಎ)
12	ಸಾಮಾನ್ಯ	26	ಸಾಮಾನ್ಯ (ಮಹಿಳೆ)
13	ಸಾಮಾನ್ಯ	27	ಸಾಮಾನ್ಯ
14	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 254

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C72), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಾಮದುರ್ಗ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರಾಮದುರ್ಗ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಪರಿಶಿಷ್ಟ ಪಂಗಡ (ಮಹಿಳೆ)	14	ಹಿಂದುಳಿದ ವರ್ಗ (ಎ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ	16	ಸಾಮಾನ್ಯ
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಪರಿಶಿಷ್ಟ ಜಾತಿ (ಮಹಿಳೆ)
6	ಸಾಮಾನ್ಯ	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 255

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C73), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರೋಣ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-F) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರೋಣ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ (ಮಹಿಳೆ)	16	ಹಿಂದುಳಿದ ವರ್ಗ (ಎ) (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಸಾಮಾನ್ಯ
6	ಸಾಮಾನ್ಯ	18	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ	20	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	21	ಸಾಮಾನ್ಯ
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 256

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C74), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಕಲೇಶಪುರ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-B) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಕಲೇಶಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಪಂಗಡ (ಮಹಿಳೆ)	14	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ	17	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಸಾಮಾನ್ಯ	20	ಹಿಂದುಳಿದ ವರ್ಗ (ಎ)
9	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಪರಿಶಿಷ್ಟ ಜಾತಿ	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ	23	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 257

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C75), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಂಚಾರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (5-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಂಚಾರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಪರಿಶಿಷ್ಟ ಜಾತಿ
3	ಸಾಮಾನ್ಯ (ಮಹಿಳೆ)	15	ಪರಿಶಿಷ್ಟ ಜಾತಿ
4	ಹಿಂದುಳಿದ ವರ್ಗ (ಎ)	16	ಸಾಮಾನ್ಯ
5	ಪರಿಶಿಷ್ಟ ಜಾತಿ (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಪರಿಶಿಷ್ಟ ಪಂಗಡ
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಪರಿಶಿಷ್ಟ ಪಂಗಡ (ಮಹಿಳೆ)	20	ಹಿಂದುಳಿದ ವರ್ಗ (ಬಿ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಪರಿಶಿಷ್ಟ ಪಂಗಡ (ಮಹಿಳೆ)	23	ಪರಿಶಿಷ್ಟ ಪಂಗಡ
12	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 258

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C76), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಂಕೇತ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-E) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಂಕೇತ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಪರಿಶಿಷ್ಟ ಜಾತಿ
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಪಂಗಡ (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಪರಿಶಿಷ್ಟ ಜಾತಿ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ)
7	ಸಾಮಾನ್ಯ	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ
11	ಹಿಂದುಳಿದ ವರ್ಗ (ಎ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೫೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 259

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C77), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸವದತ್ತಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-H) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸವದತ್ತಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಪರಿಶಿಷ್ಟ ಜಾತಿ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ
6	ಸಾಮಾನ್ಯ (ಮಹಿಳೆ)	18	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	19	ಹಿಂದುಳಿದ ವರ್ಗ (ಎ) (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 260

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C78), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸರ್ವೋಚ್ಚ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-E) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸರ್ವೋಚ್ಚ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ
2	ಪರಿಶಿಷ್ಟ ಜಾತಿ (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಪಂಗಡ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಹಿಂದುಳಿದ ವರ್ಗ (ಎ)
5	ಸಾಮಾನ್ಯ	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಹಿಂದುಳಿದ ವರ್ಗ (ಎ) (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ (ಮಹಿಳೆ)
12	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 261

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C79), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸೇಡಂ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-E) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸೇಡಂ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಪರಿಶಿಷ್ಟ ಜಾತಿ (ಮಹಿಳೆ)
2	ಸಾಮಾನ್ಯ	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ	19	ಪರಿಶಿಷ್ಟ ಜಾತಿ (ಮಹಿಳೆ)
8	ಹಿಂದುಳಿದ ವರ್ಗ (ಎ)	20	ಪರಿಶಿಷ್ಟ ಜಾತಿ
9	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
10	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ	23	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 262

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C80), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಹಾಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶಹಾಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ (ಮಹಿಳೆ)	15	ಸಾಮಾನ್ಯ
4	ಸಾಮಾನ್ಯ	16	ಸಾಮಾನ್ಯ
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಪರಿಶಿಷ್ಟ ಪಂಗಡ (ಮಹಿಳೆ)
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಬಿ)	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 263

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C81), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿಗ್ಗಾವ್ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶಿಗ್ಗಾವ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ (ಮಹಿಳೆ)	14	ಸಾಮಾನ್ಯ
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಪರಿಶಿಷ್ಟ ಜಾತಿ (ಮಹಿಳೆ)	18	ಸಾಮಾನ್ಯ
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	20	ಪರಿಶಿಷ್ಟ ಪಂಗಡ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ	22	ಸಾಮಾನ್ಯ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 264

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C82), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿಕಾರಿಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (24-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶಿಕಾರಿಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಪರಿಶಿಷ್ಟ ಜಾತಿ
2	ಹಿಂದುಳಿದ ವರ್ಗ (ಬಿ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ)	17	ಹಿಂದುಳಿದ ವರ್ಗ (ಎ)
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಪರಿಶಿಷ್ಟ ಪಂಗಡ (ಮಹಿಳೆ)
8	ಸಾಮಾನ್ಯ	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಸಾಮಾನ್ಯ
11	ಸಾಮಾನ್ಯ	23	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 265

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C83), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಿರಗುಪ್ಪ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (5-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಿರಗುಪ್ಪ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	15	ಪರಿಶಿಷ್ಟ ಜಾತಿ (ಮಹಿಳೆ)
2	ಸಾಮಾನ್ಯ	16	ಪರಿಶಿಷ್ಟ ಪಂಗಡ
3	ಸಾಮಾನ್ಯ (ಮಹಿಳೆ)	17	ಪರಿಶಿಷ್ಟ ಜಾತಿ
4	ಹಿಂದುಳಿದ ವರ್ಗ (ಎ) (ಮಹಿಳೆ)	18	ಸಾಮಾನ್ಯ
5	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ) (ಮಹಿಳೆ)	21	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ (ಮಹಿಳೆ)	22	ಸಾಮಾನ್ಯ
9	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ
10	ಸಾಮಾನ್ಯ	24	ಪರಿಶಿಷ್ಟ ಜಾತಿ
11	ಪರಿಶಿಷ್ಟ ಪಂಗಡ (ಮಹಿಳೆ)	25	ಹಿಂದುಳಿದ ವರ್ಗ (ಎ)
12	ಪರಿಶಿಷ್ಟ ಜಾತಿ	26	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 266

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C84), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವತರನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿಡ್ಲಘಟ್ಟ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-I) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶಿಡ್ಲಘಟ್ಟ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ (ಮಹಿಳೆ)	15	ಸಾಮಾನ್ಯ
2	ಪರಿಶಿಷ್ಟ ಜಾತಿ (ಮಹಿಳೆ)	16	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ
4	ಪರಿಶಿಷ್ಟ ಜಾತಿ	18	ಹಿಂದುಳಿದ ವರ್ಗ (ಎ) (ಮಹಿಳೆ)
5	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	21	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	22	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ) (ಮಹಿಳೆ)	24	ಹಿಂದುಳಿದ ವರ್ಗ (ಎ)
11	ಸಾಮಾನ್ಯ	25	ಸಾಮಾನ್ಯ
12	ಸಾಮಾನ್ಯ	26	ಸಾಮಾನ್ಯ
13	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 267

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C85), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶೋರಾಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-G) ದಿನಾಂಕ 30-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶೋರಾಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	15	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಪಂಗಡ	16	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಪಂಗಡ	17	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	18	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಪಂಗಡ (ಮಹಿಳೆ)	19	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	20	ಸಾಮಾನ್ಯ
7	ಸಾಮಾನ್ಯ	21	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ	23	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	24	ಹಿಂದುಳಿದ ವರ್ಗ (ಎ)
11	ಸಾಮಾನ್ಯ	25	ಪರಿಶಿಷ್ಟ ಜಾತಿ
12	ಸಾಮಾನ್ಯ (ಮಹಿಳೆ)	26	ಹಿಂದುಳಿದ ವರ್ಗ (ಎ)
13	ಸಾಮಾನ್ಯ	27	ಪರಿಶಿಷ್ಟ ಜಾತಿ (ಮಹಿಳೆ)
14	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 268

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C86), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವತರನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಿಂಧಗಿ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-E) ದಿನಾಂಕ 27-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಿಂಧಗಿ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಪರಿಶಿಷ್ಟ ಜಾತಿ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಪರಿಶಿಷ್ಟ ಪಂಗಡ (ಮಹಿಳೆ)
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಹಿಂದುಳಿದ ವರ್ಗ (ಎ)
10	ಸಾಮಾನ್ಯ	22	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೬೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 269

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C87), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶ್ರೀನಿವಾಸಪುರ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-J) ದಿನಾಂಕ 27-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶ್ರೀನಿವಾಸಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಸಾಮಾನ್ಯ (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ
5	ಪರಿಶಿಷ್ಟ ಜಾತಿ	17	ಹಿಂದುಳಿದ ವರ್ಗ (ಎ)
6	ಸಾಮಾನ್ಯ	18	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	19	ಹಿಂದುಳಿದ ವರ್ಗ (ಎ)
8	ಸಾಮಾನ್ಯ (ಮಹಿಳೆ)	20	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಪರಿಶಿಷ್ಟ ಜಾತಿ	22	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 270

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C88), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶ್ರೀರಂಗಪಟ್ಟಣ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (21-C) ದಿನಾಂಕ 27-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶ್ರೀರಂಗಪಟ್ಟಣ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	13	ಸಾಮಾನ್ಯ
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	15	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ) (ಮಹಿಳೆ)	17	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	18	ಪರಿಶಿಷ್ಟ ಜಾತಿ
7	ಸಾಮಾನ್ಯ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ	21	ಪರಿಶಿಷ್ಟ ಜಾತಿ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
11	ಸಾಮಾನ್ಯ	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 271

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C89), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡು ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ತಾಳಿಕೋಟೆ ಪುರಸಭೆಯ ವಾರ್ಡುಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-C) ದಿನಾಂಕ 27-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ತಾಳಿಕೋಟೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ)
3	ಪರಿಶಿಷ್ಟ ಜಾತಿ (ಮಹಿಳೆ)	15	ಸಾಮಾನ್ಯ (ಮಹಿಳೆ)
4	ಸಾಮಾನ್ಯ	16	ಸಾಮಾನ್ಯ
5	ಹಿಂದುಳಿದ ವರ್ಗ (ಬಿ) (ಮಹಿಳೆ)	17	ಸಾಮಾನ್ಯ
6	ಸಾಮಾನ್ಯ	18	ಸಾಮಾನ್ಯ
7	ಸಾಮಾನ್ಯ (ಮಹಿಳೆ)	19	ಹಿಂದುಳಿದ ವರ್ಗ (ಎ)
8	ಪರಿಶಿಷ್ಟ ಪಂಗಡ (ಮಹಿಳೆ)	20	ಹಿಂದುಳಿದ ವರ್ಗ (ಎ) (ಮಹಿಳೆ)
9	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 272

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C90), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವತರನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ತರೀಕೆರೆ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (9-D) ದಿನಾಂಕ 30-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ತರೀಕೆರೆ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	13	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	14	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	15	ಪರಿಶಿಷ್ಟ ಪಂಗಡ (ಮಹಿಳೆ)
4	ಸಾಮಾನ್ಯ	16	ಹಿಂದುಳಿದ ವರ್ಗ (ಎ)
5	ಪರಿಶಿಷ್ಟ ಜಾತಿ (ಮಹಿಳೆ)	17	ಸಾಮಾನ್ಯ
6	ಸಾಮಾನ್ಯ	18	ಸಾಮಾನ್ಯ
7	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ)	20	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	23	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 273

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C91), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ತೇರದಾಳ್ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-H) ದಿನಾಂಕ 30-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ತೇರದಾಳ್ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	13	ಸಾಮಾನ್ಯ (ಮಹಿಳೆ)
2	ಸಾಮಾನ್ಯ	14	ಪರಿಶಿಷ್ಟ ಜಾತಿ
3	ಸಾಮಾನ್ಯ	15	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ)	16	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	17	ಸಾಮಾನ್ಯ
6	ಹಿಂದುಳಿದ ವರ್ಗ (ಎ)	18	ಪರಿಶಿಷ್ಟ ಜಾತಿ
7	ಹಿಂದುಳಿದ ವರ್ಗ (ಎ) (ಮಹಿಳೆ)	19	ಪರಿಶಿಷ್ಟ ಪಂಗಡ (ಮಹಿಳೆ)
8	ಸಾಮಾನ್ಯ	20	ಸಾಮಾನ್ಯ
9	ಸಾಮಾನ್ಯ (ಮಹಿಳೆ)	21	ಸಾಮಾನ್ಯ
10	ಸಾಮಾನ್ಯ (ಮಹಿಳೆ)	22	ಪರಿಶಿಷ್ಟ ಜಾತಿ (ಮಹಿಳೆ)
11	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ (ಮಹಿಳೆ)
12	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 274

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C92), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಉಳ್ಳಾಲ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 27 (ಇಪ್ಪತ್ತೇಳು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (II-D) ದಿನಾಂಕ 27-07-2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಉಳ್ಳಾಲ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	15	ಸಾಮಾನ್ಯ
2	ಸಾಮಾನ್ಯ	16	ಸಾಮಾನ್ಯ (ಮಹಿಳೆ)
3	ಸಾಮಾನ್ಯ	17	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ
5	ಹಿಂದುಳಿದ ವರ್ಗ (ಎ)	19	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	20	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	22	ಸಾಮಾನ್ಯ (ಮಹಿಳೆ)
9	ಸಾಮಾನ್ಯ (ಮಹಿಳೆ)	23	ಸಾಮಾನ್ಯ
10	ಸಾಮಾನ್ಯ	24	ಪರಿಶಿಷ್ಟ ಜಾತಿ (ಮಹಿಳೆ)
11	ಹಿಂದುಳಿದ ವರ್ಗ (ಎ)	25	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)	26	ಪರಿಶಿಷ್ಟ ಪಂಗಡ (ಮಹಿಳೆ)
13	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ
14	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 275

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 316 ಎಂಎಲ್‌ಆರ್ 2012 (C93), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪುರಸಭೆಗಳಿಗೆ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 316 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪುರಸಭೆಗೆ ವಾರ್ಡ್‌ಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ವಿಜಯಪುರ ಪುರಸಭೆಯ ವಾರ್ಡ್‌ಗಳ ಸಂಖ್ಯೆ: 23 (ಇಪ್ಪತ್ತಮೂರು)
2. ಪ್ರತಿ ವಾರ್ಡ್‌ಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-F) ದಿನಾಂಕ 27-07-2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡ್‌ಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡ್‌ಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ವಿಜಯಪುರ ಪುರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	13	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	14	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	15	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	16	ಸಾಮಾನ್ಯ
5	ಹಿಂದುಳಿದ ವರ್ಗ (ಎ)	17	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	18	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಪಂಗಡ (ಮಹಿಳೆ)	19	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ)	20	ಪರಿಶಿಷ್ಟ ಜಾತಿ
9	ಸಾಮಾನ್ಯ	21	ಪರಿಶಿಷ್ಟ ಜಾತಿ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	22	ಹಿಂದುಳಿದ ವರ್ಗ (ಎ)
11	ಸಾಮಾನ್ಯ (ಮಹಿಳೆ)	23	ಸಾಮಾನ್ಯ
12	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 276

ನಗರಾಭಿವೃದ್ಧಿ ಸಚಿವಾಲಯ ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 1), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಾಗಲಕೋಟೆ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-A) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ ಬಾಗಲಕೋಟೆ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ
4	ಹಿಂದುಳಿದ ವರ್ಗ (ಎ)	20	ಪರಿಶಿಷ್ಟ ಪಂಗಡ (ಮಹಿಳೆ)
5	ಸಾಮಾನ್ಯ (ಮಹಿಳೆ)	21	ಸಾಮಾನ್ಯ
6	ಸಾಮಾನ್ಯ	22	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	23	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	24	ಸಾಮಾನ್ಯ
9	ಪರಿಶಿಷ್ಟ ಜಾತಿ	25	ಸಾಮಾನ್ಯ
10	ಪರಿಶಿಷ್ಟ ಜಾತಿ (ಮಹಿಳೆ)	26	ಹಿಂದುಳಿದ ವರ್ಗ (ಎ) (ಮಹಿಳೆ)
11	ಸಾಮಾನ್ಯ	27	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ (ಮಹಿಳೆ)	30	ಹಿಂದುಳಿದ ವರ್ಗ (ಎ)
15	ಹಿಂದುಳಿದ ವರ್ಗ (ಎ) (ಮಹಿಳೆ)	31	ಸಾಮಾನ್ಯ
16	ಸಾಮಾನ್ಯ		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 277

ನಗರಾಭಿವೃದ್ಧಿ ಸಚಿವಾಲಯ ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 2), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಸವಕಲ್ಯಾಣ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (6-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ ಬಸವಕಲ್ಯಾಣ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಸಾಮಾನ್ಯ	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	19	ಪರಿಶಿಷ್ಟ ಪಂಗಡ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	22	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	23	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	24	ಪರಿಶಿಷ್ಟ ಜಾತಿ
9	ಸಾಮಾನ್ಯ	25	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಸಾಮಾನ್ಯ (ಮಹಿಳೆ)
13	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ
14	ಸಾಮಾನ್ಯ	30	ಹಿಂದುಳಿದ ವರ್ಗ (ಎ)
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ
16	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೭೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 278

ನಗರಾಭಿವೃದ್ಧಿ ಸಚಿವಾಲಯ ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 3), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಭದ್ರಾವತಿ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (24-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಭದ್ರಾವತಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ
3	ಸಾಮಾನ್ಯ	21	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	22	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	24	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	25	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ	26	ಪರಿಶಿಷ್ಟ ಜಾತಿ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	27	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ	28	ಪರಿಶಿಷ್ಟ ಜಾತಿ
11	ಹಿಂದುಳಿದ ವರ್ಗ (ಎ)	29	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	30	ಸಾಮಾನ್ಯ
13	ಸಾಮಾನ್ಯ	31	ಸಾಮಾನ್ಯ (ಮಹಿಳೆ)
14	ಪರಿಶಿಷ್ಟ ಜಾತಿ	32	ಸಾಮಾನ್ಯ (ಮಹಿಳೆ)
15	ಸಾಮಾನ್ಯ	33	ಹಿಂದುಳಿದ ವರ್ಗ (ಎ)
16	ಹಿಂದುಳಿದ ವರ್ಗ (ಎ)	34	ಸಾಮಾನ್ಯ (ಮಹಿಳೆ)
17	ಹಿಂದುಳಿದ ವರ್ಗ (ಎ) (ಮಹಿಳೆ)	35	ಸಾಮಾನ್ಯ
18	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೨೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 279

ನಗರಾಭಿವೃದ್ಧಿ ಸಚಿವಾಲಯ ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 4), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬೀದರ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (6-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಬೀದರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	19	ಸಾಮಾನ್ಯ (ಮಹಿಳೆ)
2	ಸಾಮಾನ್ಯ	20	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಹಿಂದುಳಿದ ವರ್ಗ (ಎ)
5	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ
6	ಸಾಮಾನ್ಯ (ಮಹಿಳೆ)	24	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	25	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	26	ಪರಿಶಿಷ್ಟ ಪಂಗಡ (ಮಹಿಳೆ)
9	ಸಾಮಾನ್ಯ (ಮಹಿಳೆ)	27	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ	28	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	29	ಪರಿಶಿಷ್ಟ ಜಾತಿ (ಮಹಿಳೆ)
12	ಹಿಂದುಳಿದ ವರ್ಗ (ಎ)	30	ಹಿಂದುಳಿದ ವರ್ಗ (ಎ) (ಮಹಿಳೆ)
13	ಸಾಮಾನ್ಯ (ಮಹಿಳೆ)	31	ಸಾಮಾನ್ಯ (ಮಹಿಳೆ)
14	ಹಿಂದುಳಿದ ವರ್ಗ (ಎ) (ಮಹಿಳೆ)	32	ಸಾಮಾನ್ಯ (ಮಹಿಳೆ)
15	ಸಾಮಾನ್ಯ	33	ಹಿಂದುಳಿದ ವರ್ಗ (ಎ)
16	ಸಾಮಾನ್ಯ	34	ಸಾಮಾನ್ಯ (ಮಹಿಳೆ)
17	ಪರಿಶಿಷ್ಟ ಜಾತಿ	35	ಸಾಮಾನ್ಯ
18	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 280

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 5), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬಿಜಾಪುರ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (7-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಬಿಜಾಪುರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	20	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	22	ಸಾಮಾನ್ಯ (ಮಹಿಳೆ)
5	ಸಾಮಾನ್ಯ	23	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಎ)	24	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	25	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	26	ಹಿಂದುಳಿದ ವರ್ಗ (ಎ)
9	ಪರಿಶಿಷ್ಟ ಪಂಗಡ (ಮಹಿಳೆ)	27	ಸಾಮಾನ್ಯ (ಮಹಿಳೆ)
10	ಸಾಮಾನ್ಯ	28	ಸಾಮಾನ್ಯ
11	ಪರಿಶಿಷ್ಟ ಜಾತಿ	29	ಸಾಮಾನ್ಯ
12	ಸಾಮಾನ್ಯ (ಮಹಿಳೆ)	30	ಹಿಂದುಳಿದ ವರ್ಗ (ಎ) (ಮಹಿಳೆ)
13	ಹಿಂದುಳಿದ ವರ್ಗ (ಎ) (ಮಹಿಳೆ)	31	ಸಾಮಾನ್ಯ (ಮಹಿಳೆ)
14	ಪರಿಶಿಷ್ಟ ಜಾತಿ (ಮಹಿಳೆ)	32	ಸಾಮಾನ್ಯ
15	ಹಿಂದುಳಿದ ವರ್ಗ (ಎ)	33	ಸಾಮಾನ್ಯ (ಮಹಿಳೆ)
16	ಸಾಮಾನ್ಯ (ಮಹಿಳೆ)	34	ಸಾಮಾನ್ಯ (ಮಹಿಳೆ)
17	ಪರಿಶಿಷ್ಟ ಜಾತಿ	35	ಹಿಂದುಳಿದ ವರ್ಗ (ಎ)
18	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 281

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 6), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಾಮರಾಜನಗರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007(8-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಾಮರಾಜನಗರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	17	ಸಾಮಾನ್ಯ
2	ಸಾಮಾನ್ಯ	18	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	19	ಹಿಂದುಳಿದ ವರ್ಗ (ಎ)
4	ಸಾಮಾನ್ಯ	20	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಸಾಮಾನ್ಯ
6	ಹಿಂದುಳಿದ ವರ್ಗ (ಎ)	22	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಪಂಗಡ	23	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ (ಮಹಿಳೆ)	24	ಸಾಮಾನ್ಯ (ಮಹಿಳೆ)
9	ಸಾಮಾನ್ಯ	25	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ (ಮಹಿಳೆ)	26	ಪರಿಶಿಷ್ಟ ಜಾತಿ
11	ಸಾಮಾನ್ಯ	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಸಾಮಾನ್ಯ (ಮಹಿಳೆ)
13	ಹಿಂದುಳಿದ ವರ್ಗ (ಎ)	29	ಸಾಮಾನ್ಯ
14	ಪರಿಶಿಷ್ಟ ಜಾತಿ (ಮಹಿಳೆ)	30	ಪರಿಶಿಷ್ಟ ಜಾತಿ
15	ಸಾಮಾನ್ಯ	31	ಪರಿಶಿಷ್ಟ ಪಂಗಡ
16	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 282

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 7), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚನ್ನಪಟ್ಟಣ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007(2-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಚನ್ನಪಟ್ಟಣ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	19	ಹಿಂದುಳಿದ ವರ್ಗ (ಎ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ
6	ಸಾಮಾನ್ಯ (ಮಹಿಳೆ)	22	ಸಾಮಾನ್ಯ
7	ಸಾಮಾನ್ಯ (ಮಹಿಳೆ)	23	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಬಿ)	24	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	25	ಹಿಂದುಳಿದ ವರ್ಗ (ಎ) (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ)	28	ಸಾಮಾನ್ಯ
13	ಸಾಮಾನ್ಯ	29	ಸಾಮಾನ್ಯ (ಮಹಿಳೆ)
14	ಪರಿಶಿಷ್ಟ ಜಾತಿ	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ (ಮಹಿಳೆ)	31	ಪರಿಶಿಷ್ಟ ಜಾತಿ (ಮಹಿಳೆ)
16	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 283

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 8), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಕ್ಕಬಳ್ಳಾಪುರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007(19-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಕ್ಕಬಳ್ಳಾಪುರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	19	ಸಾಮಾನ್ಯ (ಮಹಿಳೆ)
4	ಸಾಮಾನ್ಯ (ಮಹಿಳೆ)	20	ಪರಿಶಿಷ್ಟ ಪಂಗಡ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ
6	ಸಾಮಾನ್ಯ (ಮಹಿಳೆ)	22	ಸಾಮಾನ್ಯ
7	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ
8	ಪರಿಶಿಷ್ಟ ಜಾತಿ	24	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	25	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಬಿ)	26	ಸಾಮಾನ್ಯ
11	ಸಾಮಾನ್ಯ	27	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಪರಿಶಿಷ್ಟ ಜಾತಿ
13	ಸಾಮಾನ್ಯ	29	ಹಿಂದುಳಿದ ವರ್ಗ (ಎ)
14	ಹಿಂದುಳಿದ ವರ್ಗ (ಎ)	30	ಹಿಂದುಳಿದ ವರ್ಗ (ಎ) (ಮಹಿಳೆ)
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 284

ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 9), ಬೆಂಗಳೂರು, ದಿನಾಂಕ: 04.12.2012

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಕ್ಕಮಗಳೂರು ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (9-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಕ್ಕಮಗಳೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಪರಿಶಿಷ್ಟ ಜಾತಿ (ಮಹಿಳೆ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಹಿಂದುಳಿದ ವರ್ಗ (ಎ)
3	ಸಾಮಾನ್ಯ	21	ಪರಿಶಿಷ್ಟ ಜಾತಿ (ಮಹಿಳೆ)
4	ಸಾಮಾನ್ಯ	22	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	23	ಸಾಮಾನ್ಯ
6	ಪರಿಶಿಷ್ಟ ಪಂಗಡ (ಮಹಿಳೆ)	24	ಹಿಂದುಳಿದ ವರ್ಗ (ಎ) (ಮಹಿಳೆ)
7	ಸಾಮಾನ್ಯ (ಮಹಿಳೆ)	25	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	26	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	27	ಹಿಂದುಳಿದ ವರ್ಗ (ಎ)
10	ಸಾಮಾನ್ಯ	28	ಸಾಮಾನ್ಯ (ಮಹಿಳೆ)
11	ಸಾಮಾನ್ಯ	29	ಹಿಂದುಳಿದ ವರ್ಗ (ಎ) (ಮಹಿಳೆ)
12	ಹಿಂದುಳಿದ ವರ್ಗ (ಎ)	30	ಹಿಂದುಳಿದ ವರ್ಗ (ಎ)
13	ಸಾಮಾನ್ಯ	31	ಸಾಮಾನ್ಯ (ಮಹಿಳೆ)
14	ಸಾಮಾನ್ಯ (ಮಹಿಳೆ)	32	ಸಾಮಾನ್ಯ
15	ಹಿಂದುಳಿದ ವರ್ಗ (ಎ) (ಮಹಿಳೆ)	33	ಸಾಮಾನ್ಯ (ಮಹಿಳೆ)
16	ಪರಿಶಿಷ್ಟ ಜಾತಿ	34	ಪರಿಶಿಷ್ಟ ಜಾತಿ
17	ಸಾಮಾನ್ಯ	35	ಸಾಮಾನ್ಯ (ಮಹಿಳೆ)
18	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 285

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 10), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿಂತಾಮಣಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-ಸಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿಂತಾಮಣಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಸಾಮಾನ್ಯ	18	ಸಾಮಾನ್ಯ (ಮಹಿಳೆ)
3	ಸಾಮಾನ್ಯ	19	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಪರಿಶಿಷ್ಟ ಪಂಗಡ (ಮಹಿಳೆ)
5	ಹಿಂದುಳಿದ ವರ್ಗ (ಎ)	21	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ
7	ಸಾಮಾನ್ಯ	23	ಸಾಮಾನ್ಯ (ಮಹಿಳೆ)
8	ಸಾಮಾನ್ಯ	24	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	25	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ	26	ಸಾಮಾನ್ಯ
11	ಸಾಮಾನ್ಯ (ಮಹಿಳೆ)	27	ಪರಿಶಿಷ್ಟ ಜಾತಿ
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಹಿಂದುಳಿದ ವರ್ಗ (ಎ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ (ಮಹಿಳೆ)	30	ಹಿಂದುಳಿದ ವರ್ಗ (ಎ)
15	ಸಾಮಾನ್ಯ (ಮಹಿಳೆ)	31	ಪರಿಶಿಷ್ಟ ಜಾತಿ (ಮಹಿಳೆ)
16	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 286

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 11), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಚಿತ್ರದುರ್ಗ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (10-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಚಿತ್ರದುರ್ಗ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	19	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಹಿಂದುಳಿದ ವರ್ಗ (ಎ)
4	ಸಾಮಾನ್ಯ	22	ಸಾಮಾನ್ಯ (ಮಹಿಳೆ)
5	ಸಾಮಾನ್ಯ	23	ಪರಿಶಿಷ್ಟ ಜಾತಿ
6	ಸಾಮಾನ್ಯ (ಮಹಿಳೆ)	24	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	25	ಸಾಮಾನ್ಯ
8	ಹಿಂದುಳಿದ ವರ್ಗ (ಎ) (ಮಹಿಳೆ)	26	ಸಾಮಾನ್ಯ
9	ಹಿಂದುಳಿದ ವರ್ಗ (ಬಿ)	27	ಸಾಮಾನ್ಯ (ಮಹಿಳೆ)
10	ಸಾಮಾನ್ಯ	28	ಸಾಮಾನ್ಯ (ಮಹಿಳೆ)
11	ಸಾಮಾನ್ಯ	29	ಪರಿಶಿಷ್ಟ ಪಂಗಡ
12	ಹಿಂದುಳಿದ ವರ್ಗ (ಎ)	30	ಸಾಮಾನ್ಯ (ಮಹಿಳೆ)
13	ಸಾಮಾನ್ಯ	31	ಸಾಮಾನ್ಯ (ಮಹಿಳೆ)
14	ಸಾಮಾನ್ಯ	32	ಸಾಮಾನ್ಯ
15	ಸಾಮಾನ್ಯ (ಮಹಿಳೆ)	33	ಪರಿಶಿಷ್ಟ ಪಂಗಡ
16	ಹಿಂದುಳಿದ ವರ್ಗ (ಎ) (ಮಹಿಳೆ)	34	ಪರಿಶಿಷ್ಟ ಜಾತಿ (ಮಹಿಳೆ)
17	ಹಿಂದುಳಿದ ವರ್ಗ (ಎ)	35	ಪರಿಶಿಷ್ಟ ಜಾತಿ
18	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 287

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 12), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ದಾಂಡೇಲಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ದಾಂಡೇಲಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಸಾಮಾನ್ಯ	18	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	20	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ
6	ಹಿಂದುಳಿದ ವರ್ಗ (ಎ)	22	ಸಾಮಾನ್ಯ
7	ಪರಿಶಿಷ್ಟ ಪಂಗಡ (ಮಹಿಳೆ)	23	ಸಾಮಾನ್ಯ
8	ಸಾಮಾನ್ಯ (ಮಹಿಳೆ)	24	ಹಿಂದುಳಿದ ವರ್ಗ (ಎ)
9	ಹಿಂದುಳಿದ ವರ್ಗ (ಎ) (ಮಹಿಳೆ)	25	ಪರಿಶಿಷ್ಟ ಜಾತಿ
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಹಿಂದುಳಿದ ವರ್ಗ (ಎ) (ಮಹಿಳೆ)
12	ಹಿಂದುಳಿದ ವರ್ಗ (ಎ)	28	ಹಿಂದುಳಿದ ವರ್ಗ (ಎ)
13	ಪರಿಶಿಷ್ಟ ಜಾತಿ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಪರಿಶಿಷ್ಟ ಜಾತಿ	30	ಸಾಮಾನ್ಯ
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 288

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 13), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ದೊಡ್ಡಬಳ್ಳಾಪುರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-ಸಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ದೊಡ್ಡಬಳ್ಳಾಪುರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಪರಿಶಿಷ್ಟ ಜಾತಿ	18	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ (ಮಹಿಳೆ)
4	ಸಾಮಾನ್ಯ	20	ಸಾಮಾನ್ಯ (ಮಹಿಳೆ)
5	ಸಾಮಾನ್ಯ	21	ಸಾಮಾನ್ಯ
6	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ (ಮಹಿಳೆ)
7	ಸಾಮಾನ್ಯ (ಮಹಿಳೆ)	23	ಸಾಮಾನ್ಯ
8	ಹಿಂದುಳಿದ ವರ್ಗ (ಎ)	24	ಹಿಂದುಳಿದ ವರ್ಗ (ಎ)
9	ಹಿಂದುಳಿದ ವರ್ಗ (ಬಿ)	25	ಸಾಮಾನ್ಯ
10	ಪರಿಶಿಷ್ಟ ಜಾತಿ	26	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ
12	ಪರಿಶಿಷ್ಟ ಜಾತಿ (ಮಹಿಳೆ)	28	ಸಾಮಾನ್ಯ (ಮಹಿಳೆ)
13	ಸಾಮಾನ್ಯ	29	ಹಿಂದುಳಿದ ವರ್ಗ (ಎ) (ಮಹಿಳೆ)
14	ಹಿಂದುಳಿದ ವರ್ಗ (ಎ)	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ	31	ಸಾಮಾನ್ಯ (ಮಹಿಳೆ)
16	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೮೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 289

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 14), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗದಗ ಜಿಲ್ಲೆಯ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (14-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗದಗ ಜಿಲ್ಲೆಯ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	19	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಜಾತಿ	20	ಸಾಮಾನ್ಯ
3	ಸಾಮಾನ್ಯ	21	ಸಾಮಾನ್ಯ
4	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	23	ಸಾಮಾನ್ಯ (ಮಹಿಳೆ)
6	ಸಾಮಾನ್ಯ	24	ಹಿಂದುಳಿದ ವರ್ಗ (ಎ) (ಮಹಿಳೆ)
7	ಸಾಮಾನ್ಯ (ಮಹಿಳೆ)	25	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಎ) (ಮಹಿಳೆ)	26	ಹಿಂದುಳಿದ ವರ್ಗ (ಎ) (ಮಹಿಳೆ)
9	ಹಿಂದುಳಿದ ವರ್ಗ (ಎ)	27	ಸಾಮಾನ್ಯ
10	ಹಿಂದುಳಿದ ವರ್ಗ (ಬಿ)	28	ಸಾಮಾನ್ಯ
11	ಹಿಂದುಳಿದ ವರ್ಗ (ಎ) (ಮಹಿಳೆ)	29	ಪರಿಶಿಷ್ಟ ಜಾತಿ (ಮಹಿಳೆ)
12	ಸಾಮಾನ್ಯ	30	ಹಿಂದುಳಿದ ವರ್ಗ (ಎ)
13	ಸಾಮಾನ್ಯ	31	ಸಾಮಾನ್ಯ (ಮಹಿಳೆ)
14	ಸಾಮಾನ್ಯ	32	ಸಾಮಾನ್ಯ (ಮಹಿಳೆ)
15	ಹಿಂದುಳಿದ ವರ್ಗ (ಎ)	33	ಸಾಮಾನ್ಯ (ಮಹಿಳೆ)
16	ಸಾಮಾನ್ಯ (ಮಹಿಳೆ)	34	ಸಾಮಾನ್ಯ (ಮಹಿಳೆ)
17	ಹಿಂದುಳಿದ ವರ್ಗ (ಎ) (ಮಹಿಳೆ)	35	ಸಾಮಾನ್ಯ (ಮಹಿಳೆ)
18	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 290

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 15), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗಂಗಾವತಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (20-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಗಂಗಾವತಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಪರಿಶಿಷ್ಟ ಜಾತಿ
3	ಸಾಮಾನ್ಯ	19	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	21	ಸಾಮಾನ್ಯ
6	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ	24	ಹಿಂದುಳಿದ ವರ್ಗ (ಎ)
9	ಹಿಂದುಳಿದ ವರ್ಗ (ಎ) (ಮಹಿಳೆ)	25	ಪರಿಶಿಷ್ಟ ಜಾತಿ
10	ಹಿಂದುಳಿದ ವರ್ಗ (ಎ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಸಾಮಾನ್ಯ (ಮಹಿಳೆ)
12	ಪರಿಶಿಷ್ಟ ಪಂಗಡ	28	ಸಾಮಾನ್ಯ (ಮಹಿಳೆ)
13	ಪರಿಶಿಷ್ಟ ಪಂಗಡ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ (ಮಹಿಳೆ)	30	ಪರಿಶಿಷ್ಟ ಜಾತಿ (ಮಹಿಳೆ)
15	ಸಾಮಾನ್ಯ	31	ಹಿಂದುಳಿದ ವರ್ಗ (ಎ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 291

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 16), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಗೋಕಾಕ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಗೋಕಾಕ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಪರಿಶಿಷ್ಟ ಜಾತಿ
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಸಾಮಾನ್ಯ
4	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	21	ಸಾಮಾನ್ಯ
6	ಸಾಮಾನ್ಯ (ಮಹಿಳೆ)	22	ಸಾಮಾನ್ಯ
7	ಹಿಂದುಳಿದ ವರ್ಗ (ಬಿ)	23	ಹಿಂದುಳಿದ ವರ್ಗ (ಎ) (ಮಹಿಳೆ)
8	ಸಾಮಾನ್ಯ	24	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	25	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ)	26	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಪಂಗಡ (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಸಾಮಾನ್ಯ	29	ಸಾಮಾನ್ಯ
14	ಹಿಂದುಳಿದ ವರ್ಗ (ಎ) (ಮಹಿಳೆ)	30	ಹಿಂದುಳಿದ ವರ್ಗ (ಎ)
15	ಹಿಂದುಳಿದ ವರ್ಗ (ಎ) (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 292

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 17), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹರಿಹರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (13-ಎ) ದಿನಾಂಕ 27.07.2007 ರ ಅನುಬಂಧದ ಕಲಂ 4 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಹರಿಹರ ನಗರ ಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ
2	ಪರಿಶಿಷ್ಟ ಜಾತಿ (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಹಿಂದುಳಿದ ವರ್ಗ (ಎ)
4	ಸಾಮಾನ್ಯ	20	ಸಾಮಾನ್ಯ
5	ಸಾಮಾನ್ಯ	21	ಸಾಮಾನ್ಯ
6	ಪರಿಶಿಷ್ಟ ಜಾತಿ	22	ಸಾಮಾನ್ಯ (ಮಹಿಳೆ)
7	ಸಾಮಾನ್ಯ	23	ಹಿಂದುಳಿದ ವರ್ಗ (ಎ) (ಮಹಿಳೆ)
8	ಹಿಂದುಳಿದ ವರ್ಗ (ಎ)	24	ಪರಿಶಿಷ್ಟ ಜಾತಿ
9	ಹಿಂದುಳಿದ ವರ್ಗ (ಬಿ)	25	ಸಾಮಾನ್ಯ (ಮಹಿಳೆ)
10	ಸಾಮಾನ್ಯ (ಮಹಿಳೆ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಪರಿಶಿಷ್ಟ ಪಂಗಡ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಸಾಮಾನ್ಯ (ಮಹಿಳೆ)
13	ಹಿಂದುಳಿದ ವರ್ಗ (ಎ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ	31	ಹಿಂದುಳಿದ ವರ್ಗ (ಎ)
16	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 293

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 18), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹಾಸನ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (16-ಎ) ದಿನಾಂಕ 03.08.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

**ಅನುಬಂಧ
ಹಾಸನ ನಗರಸಭೆ**

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ (ಮಹಿಳೆ)
2	ಸಾಮಾನ್ಯ	20	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	22	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ)	23	ಸಾಮಾನ್ಯ
6	ಹಿಂದುಳಿದ ವರ್ಗ (ಎ)	24	ಸಾಮಾನ್ಯ (ಮಹಿಳೆ)
7	ಸಾಮಾನ್ಯ	25	ಸಾಮಾನ್ಯ (ಮಹಿಳೆ)
8	ಸಾಮಾನ್ಯ	26	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	27	ಹಿಂದುಳಿದ ವರ್ಗ (ಎ) (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	28	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ)	29	ಸಾಮಾನ್ಯ (ಮಹಿಳೆ)
12	ಸಾಮಾನ್ಯ	30	ಸಾಮಾನ್ಯ
13	ಸಾಮಾನ್ಯ	31	ಹಿಂದುಳಿದ ವರ್ಗ (ಎ)
14	ಸಾಮಾನ್ಯ	32	ಪರಿಶಿಷ್ಟ ಪಂಗಡ (ಮಹಿಳೆ)
15	ಸಾಮಾನ್ಯ (ಮಹಿಳೆ)	33	ಸಾಮಾನ್ಯ (ಮಹಿಳೆ)
16	ಹಿಂದುಳಿದ ವರ್ಗ (ಎ) (ಮಹಿಳೆ)	34	ಪರಿಶಿಷ್ಟ ಜಾತಿ (ಮಹಿಳೆ)
17	ಹಿಂದುಳಿದ ವರ್ಗ (ಎ)	35	ಸಾಮಾನ್ಯ
18	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 294

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 19), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹಾವೇರಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಹಾವೇರಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ	17	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಜಾತಿ	18	ಸಾಮಾನ್ಯ
3	ಪರಿಶಿಷ್ಟ ಜಾತಿ (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ
5	ಸಾಮಾನ್ಯ (ಮಹಿಳೆ)	21	ಪರಿಶಿಷ್ಟ ಜಾತಿ
6	ಸಾಮಾನ್ಯ	22	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ) (ಮಹಿಳೆ)	23	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಪಂಗಡ (ಮಹಿಳೆ)	24	ಸಾಮಾನ್ಯ
9	ಹಿಂದುಳಿದ ವರ್ಗ (ಎ)	25	ಸಾಮಾನ್ಯ
10	ಸಾಮಾನ್ಯ (ಮಹಿಳೆ)	26	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	27	ಹಿಂದುಳಿದ ವರ್ಗ (ಎ)
12	ಹಿಂದುಳಿದ ವರ್ಗ (ಬಿ)	28	ಸಾಮಾನ್ಯ
13	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ
14	ಸಾಮಾನ್ಯ (ಮಹಿಳೆ)	30	ಸಾಮಾನ್ಯ
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 295

ನಗರಾಭಿವೃದ್ಧಿ ಸಚಿವಾಲಯ ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 20), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವತರಣೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಹೊಸಪೇಟೆ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (5-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಹೊಸಪೇಟೆ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ
2	ಸಾಮಾನ್ಯ	20	ಸಾಮಾನ್ಯ (ಮಹಿಳೆ)
3	ಸಾಮಾನ್ಯ	21	ಪರಿಶಿಷ್ಟ ಪಂಗಡ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಪರಿಶಿಷ್ಟ ಜಾತಿ (ಮಹಿಳೆ)
5	ಪರಿಶಿಷ್ಟ ಜಾತಿ (ಮಹಿಳೆ)	23	ಪರಿಶಿಷ್ಟ ಪಂಗಡ
6	ಪರಿಶಿಷ್ಟ ಪಂಗಡ (ಮಹಿಳೆ)	24	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಎ)	25	ಸಾಮಾನ್ಯ
8	ಸಾಮಾನ್ಯ (ಮಹಿಳೆ)	26	ಪರಿಶಿಷ್ಟ ಪಂಗಡ
9	ಪರಿಶಿಷ್ಟ ಜಾತಿ	27	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಬಿ)	28	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ (ಮಹಿಳೆ)
12	ಸಾಮಾನ್ಯ	30	ಸಾಮಾನ್ಯ
13	ಸಾಮಾನ್ಯ	31	ಪರಿಶಿಷ್ಟ ಪಂಗಡ
14	ಹಿಂದುಳಿದ ವರ್ಗ (ಎ)	32	ಸಾಮಾನ್ಯ (ಮಹಿಳೆ)
15	ಸಾಮಾನ್ಯ	33	ಸಾಮಾನ್ಯ (ಮಹಿಳೆ)
16	ಪರಿಶಿಷ್ಟ ಜಾತಿ	34	ಸಾಮಾನ್ಯ
17	ಪರಿಶಿಷ್ಟ ಜಾತಿ	35	ಸಾಮಾನ್ಯ (ಮಹಿಳೆ)
18	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 296

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 21), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಇಳಕಲ್ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (03-ಡಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಇಳಕಲ್ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಪರಿಶಿಷ್ಟ ಜಾತಿ	18	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ
5	ಸಾಮಾನ್ಯ	21	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	22	ಪರಿಶಿಷ್ಟ ಪಂಗಡ (ಮಹಿಳೆ)
7	ಸಾಮಾನ್ಯ (ಮಹಿಳೆ)	23	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ)	24	ಸಾಮಾನ್ಯ (ಮಹಿಳೆ)
9	ಸಾಮಾನ್ಯ	25	ಹಿಂದುಳಿದ ವರ್ಗ (ಎ) (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	26	ಪರಿಶಿಷ್ಟ ಜಾತಿ
11	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಸಾಮಾನ್ಯ	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ (ಮಹಿಳೆ)	30	ಪರಿಶಿಷ್ಟ ಜಾತಿ (ಮಹಿಳೆ)
15	ಸಾಮಾನ್ಯ	31	ಸಾಮಾನ್ಯ
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 297

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 22), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಜಮಖಂಡಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-ಸಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಜಮಖಂಡಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	18	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ)	20	ಸಾಮಾನ್ಯ
5	ಸಾಮಾನ್ಯ	21	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಪರಿಶಿಷ್ಟ ಪಂಗಡ (ಮಹಿಳೆ)
7	ಪರಿಶಿಷ್ಟ ಜಾತಿ	23	ಸಾಮಾನ್ಯ
8	ಸಾಮಾನ್ಯ (ಮಹಿಳೆ)	24	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಬಿ)	25	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	26	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಸಾಮಾನ್ಯ	29	ಪರಿಶಿಷ್ಟ ಜಾತಿ
14	ಪರಿಶಿಷ್ಟ ಜಾತಿ (ಮಹಿಳೆ)	30	ಪರಿಶಿಷ್ಟ ಜಾತಿ (ಮಹಿಳೆ)
15	ಸಾಮಾನ್ಯ	31	ಸಾಮಾನ್ಯ
16	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 298

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 23), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕಾರವಾರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-ಎ) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕಾರವಾರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ (ಮಹಿಳೆ)	17	ಹಿಂದುಳಿದ ವರ್ಗ (ಎ)
2	ಸಾಮಾನ್ಯ	18	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ
5	ಸಾಮಾನ್ಯ (ಮಹಿಳೆ)	21	ಸಾಮಾನ್ಯ
6	ಹಿಂದುಳಿದ ವರ್ಗ (ಎ)	22	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	23	ಸಾಮಾನ್ಯ
8	ಸಾಮಾನ್ಯ	24	ಪರಿಶಿಷ್ಟ ಜಾತಿ (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	25	ಸಾಮಾನ್ಯ
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ	28	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಹಿಂದುಳಿದ ವರ್ಗ (ಎ) (ಮಹಿಳೆ)	30	ಸಾಮಾನ್ಯ
15	ಸಾಮಾನ್ಯ	31	ಸಾಮಾನ್ಯ (ಮಹಿಳೆ)
16	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೨೯೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 299

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 24), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕೋಲಾರ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕೋಲಾರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ (ಮಹಿಳೆ)
2	ಸಾಮಾನ್ಯ	20	ಹಿಂದುಳಿದ ವರ್ಗ (ಎ) (ಮಹಿಳೆ)
3	ಪರಿಶಿಷ್ಟ ಪಂಗಡ (ಮಹಿಳೆ)	21	ಸಾಮಾನ್ಯ (ಮಹಿಳೆ)
4	ಸಾಮಾನ್ಯ	22	ಸಾಮಾನ್ಯ
5	ಹಿಂದುಳಿದ ವರ್ಗ (ಬಿ) (ಮಹಿಳೆ)	23	ಸಾಮಾನ್ಯ
6	ಹಿಂದುಳಿದ ವರ್ಗ (ಎ)	24	ಹಿಂದುಳಿದ ವರ್ಗ (ಎ) (ಮಹಿಳೆ)
7	ಪರಿಶಿಷ್ಟ ಜಾತಿ	25	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	26	ಹಿಂದುಳಿದ ವರ್ಗ (ಎ)
9	ಸಾಮಾನ್ಯ (ಮಹಿಳೆ)	27	ಸಾಮಾನ್ಯ
10	ಹಿಂದುಳಿದ ವರ್ಗ (ಎ) (ಮಹಿಳೆ)	28	ಪರಿಶಿಷ್ಟ ಜಾತಿ (ಮಹಿಳೆ)
11	ಹಿಂದುಳಿದ ವರ್ಗ (ಎ)	29	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)	30	ಸಾಮಾನ್ಯ (ಮಹಿಳೆ)
13	ಪರಿಶಿಷ್ಟ ಜಾತಿ (ಮಹಿಳೆ)	31	ಸಾಮಾನ್ಯ
14	ಸಾಮಾನ್ಯ	32	ಹಿಂದುಳಿದ ವರ್ಗ (ಎ)
15	ಪರಿಶಿಷ್ಟ ಜಾತಿ	33	ಸಾಮಾನ್ಯ (ಮಹಿಳೆ)
16	ಸಾಮಾನ್ಯ (ಮಹಿಳೆ)	34	ಸಾಮಾನ್ಯ (ಮಹಿಳೆ)
17	ಹಿಂದುಳಿದ ವರ್ಗ (ಎ) (ಮಹಿಳೆ)	35	ಸಾಮಾನ್ಯ
18	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 300

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 25), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕೊಳ್ಳೇಗಾಲ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (8-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಕೊಳ್ಳೇಗಾಲ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಜಾತಿ	18	ಪರಿಶಿಷ್ಟ ಜಾತಿ
3	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ (ಮಹಿಳೆ)
4	ಸಾಮಾನ್ಯ	20	ಸಾಮಾನ್ಯ (ಮಹಿಳೆ)
5	ಪರಿಶಿಷ್ಟ ಜಾತಿ	21	ಸಾಮಾನ್ಯ (ಮಹಿಳೆ)
6	ಸಾಮಾನ್ಯ	22	ಸಾಮಾನ್ಯ
7	ಪರಿಶಿಷ್ಟ ಪಂಗಡ	23	ಪರಿಶಿಷ್ಟ ಪಂಗಡ
8	ಹಿಂದುಳಿದ ವರ್ಗ (ಎ)	24	ಸಾಮಾನ್ಯ (ಮಹಿಳೆ)
9	ಹಿಂದುಳಿದ ವರ್ಗ (ಬಿ)	25	ಪರಿಶಿಷ್ಟ ಜಾತಿ (ಮಹಿಳೆ)
10	ಸಾಮಾನ್ಯ (ಮಹಿಳೆ)	26	ಸಾಮಾನ್ಯ
11	ಸಾಮಾನ್ಯ	27	ಪರಿಶಿಷ್ಟ ಪಂಗಡ (ಮಹಿಳೆ)
12	ಪರಿಶಿಷ್ಟ ಜಾತಿ (ಮಹಿಳೆ)	28	ಸಾಮಾನ್ಯ
13	ಪರಿಶಿಷ್ಟ ಜಾತಿ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಪರಿಶಿಷ್ಟ ಜಾತಿ	30	ಸಾಮಾನ್ಯ
15	ಸಾಮಾನ್ಯ	31	ಪರಿಶಿಷ್ಟ ಪಂಗಡ (ಮಹಿಳೆ)
16	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 301

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 26), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕೊಪ್ಪಳ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (20-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಕೊಪ್ಪಳ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಪರಿಶಿಷ್ಟ ಜಾತಿ (ಮಹಿಳೆ)
2	ಸಾಮಾನ್ಯ	18	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಜಾತಿ	19	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ)	21	ಸಾಮಾನ್ಯ
6	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ
8	ಸಾಮಾನ್ಯ (ಮಹಿಳೆ)	24	ಹಿಂದುಳಿದ ವರ್ಗ (ಎ) (ಮಹಿಳೆ)
9	ಹಿಂದುಳಿದ ವರ್ಗ (ಎ) (ಮಹಿಳೆ)	25	ಹಿಂದುಳಿದ ವರ್ಗ (ಎ)
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ)	28	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ
14	ಹಿಂದುಳಿದ ವರ್ಗ (ಎ) (ಮಹಿಳೆ)	30	ಹಿಂದುಳಿದ ವರ್ಗ (ಎ)
15	ಸಾಮಾನ್ಯ	31	ಪರಿಶಿಷ್ಟ ಪಂಗಡ (ಮಹಿಳೆ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 302

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 28), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಮಂಡ್ಯ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (21-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಮಂಡ್ಯ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	19	ಹಿಂದುಳಿದ ವರ್ಗ (ಎ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ
3	ಸಾಮಾನ್ಯ	21	ಸಾಮಾನ್ಯ
4	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ
5	ಹಿಂದುಳಿದ ವರ್ಗ (ಎ)	23	ಪರಿಶಿಷ್ಟ ಜಾತಿ
6	ಸಾಮಾನ್ಯ (ಮಹಿಳೆ)	24	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಪಂಗಡ (ಮಹಿಳೆ)	25	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	26	ಹಿಂದುಳಿದ ವರ್ಗ (ಎ)
9	ಪರಿಶಿಷ್ಟ ಜಾತಿ	27	ಹಿಂದುಳಿದ ವರ್ಗ (ಎ) (ಮಹಿಳೆ)
10	ಪರಿಶಿಷ್ಟ ಜಾತಿ (ಮಹಿಳೆ)	28	ಸಾಮಾನ್ಯ (ಮಹಿಳೆ)
11	ಪರಿಶಿಷ್ಟ ಜಾತಿ (ಮಹಿಳೆ)	29	ಸಾಮಾನ್ಯ (ಮಹಿಳೆ)
12	ಸಾಮಾನ್ಯ	30	ಸಾಮಾನ್ಯ (ಮಹಿಳೆ)
13	ಹಿಂದುಳಿದ ವರ್ಗ (ಎ) (ಮಹಿಳೆ)	31	ಹಿಂದುಳಿದ ವರ್ಗ (ಎ)
14	ಸಾಮಾನ್ಯ (ಮಹಿಳೆ)	32	ಸಾಮಾನ್ಯ
15	ಸಾಮಾನ್ಯ (ಮಹಿಳೆ)	33	ಸಾಮಾನ್ಯ
16	ಸಾಮಾನ್ಯ	34	ಹಿಂದುಳಿದ ವರ್ಗ (ಎ)
17	ಸಾಮಾನ್ಯ (ಮಹಿಳೆ)	35	ಸಾಮಾನ್ಯ (ಮಹಿಳೆ)
18	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A Part - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪) Bangalore, Wednesday, February 13, 2013 (Magha 24, Shaka Varsha 1934)	ನಂ. ೩೦೩ No. 303
---------------------------	-------------------------------------------------------------------------------------------------------------------------------------	--------------------

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 29), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರೆಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ನಿಪ್ಪಾಣಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (4-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ನಿಪ್ಪಾಣಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	18	ಸಾಮಾನ್ಯ
3	ಪರಿಶಿಷ್ಟ ಪಂಗಡ (ಮಹಿಳೆ)	19	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಸಾಮಾನ್ಯ	21	ಸಾಮಾನ್ಯ
6	ಪರಿಶಿಷ್ಟ ಜಾತಿ	22	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ (ಮಹಿಳೆ)
8	ಪರಿಶಿಷ್ಟ ಜಾತಿ	24	ಪರಿಶಿಷ್ಟ ಜಾತಿ (ಮಹಿಳೆ)
9	ಹಿಂದುಳಿದ ವರ್ಗ (ಬಿ)	25	ಪರಿಶಿಷ್ಟ ಜಾತಿ
10	ಹಿಂದುಳಿದ ವರ್ಗ (ಎ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಹಿಂದುಳಿದ ವರ್ಗ (ಎ)
12	ಸಾಮಾನ್ಯ (ಮಹಿಳೆ)	28	ಸಾಮಾನ್ಯ
13	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಹಿಂದುಳಿದ ವರ್ಗ (ಎ)	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ (ಮಹಿಳೆ)	31	ಹಿಂದುಳಿದ ವರ್ಗ (ಎ)
16	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 304

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 30), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಬಕವಿ ಬನಹಟ್ಟಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (3-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರಬಕವಿ ಬನಹಟ್ಟಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ
3	ಪರಿಶಿಷ್ಟ ಜಾತಿ	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	20	ಸಾಮಾನ್ಯ
5	ಹಿಂದುಳಿದ ವರ್ಗ (ಎ)	21	ಪರಿಶಿಷ್ಟ ಜಾತಿ
6	ಪರಿಶಿಷ್ಟ ಜಾತಿ (ಮಹಿಳೆ)	22	ಸಾಮಾನ್ಯ (ಮಹಿಳೆ)
7	ಸಾಮಾನ್ಯ	23	ಹಿಂದುಳಿದ ವರ್ಗ (ಎ) (ಮಹಿಳೆ)
8	ಸಾಮಾನ್ಯ (ಮಹಿಳೆ)	24	ಸಾಮಾನ್ಯ
9	ಹಿಂದುಳಿದ ವರ್ಗ (ಬಿ)	25	ಹಿಂದುಳಿದ ವರ್ಗ (ಎ)
10	ಸಾಮಾನ್ಯ	26	ಪರಿಶಿಷ್ಟ ಪಂಗಡ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಸಾಮಾನ್ಯ
13	ಸಾಮಾನ್ಯ	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ	31	ಹಿಂದುಳಿದ ವರ್ಗ (ಎ)
16	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 305

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 31), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಾಯಚೂರು ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (23-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರಾಯಚೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ
2	ಸಾಮಾನ್ಯ	20	ಸಾಮಾನ್ಯ (ಮಹಿಳೆ)
3	ಪರಿಶಿಷ್ಟ ಜಾತಿ (ಮಹಿಳೆ)	21	ಸಾಮಾನ್ಯ
4	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ
5	ಸಾಮಾನ್ಯ	23	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಜಾತಿ	24	ಹಿಂದುಳಿದ ವರ್ಗ (ಎ) (ಮಹಿಳೆ)
7	ಹಿಂದುಳಿದ ವರ್ಗ (ಬಿ)	25	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ)	26	ಸಾಮಾನ್ಯ
9	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ) (ಮಹಿಳೆ)	28	ಸಾಮಾನ್ಯ (ಮಹಿಳೆ)
11	ಸಾಮಾನ್ಯ	29	ಸಾಮಾನ್ಯ
12	ಪರಿಶಿಷ್ಟ ಜಾತಿ (ಮಹಿಳೆ)	30	ಸಾಮಾನ್ಯ (ಮಹಿಳೆ)
13	ಪರಿಶಿಷ್ಟ ಜಾತಿ (ಮಹಿಳೆ)	31	ಪರಿಶಿಷ್ಟ ಜಾತಿ
14	ಹಿಂದುಳಿದ ವರ್ಗ (ಎ)	32	ಹಿಂದುಳಿದ ವರ್ಗ (ಎ)
15	ಸಾಮಾನ್ಯ	33	ಪರಿಶಿಷ್ಟ ಜಾತಿ
16	ಸಾಮಾನ್ಯ (ಮಹಿಳೆ)	34	ಪರಿಶಿಷ್ಟ ಪಂಗಡ (ಮಹಿಳೆ)
17	ಹಿಂದುಳಿದ ವರ್ಗ (ಎ) (ಮಹಿಳೆ)	35	ಸಾಮಾನ್ಯ (ಮಹಿಳೆ)
18	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 306

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 32), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಾಮನಗರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (2-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರಾಮನಗರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಪರಿಶಿಷ್ಟ ಜಾತಿ	18	ಸಾಮಾನ್ಯ (ಮಹಿಳೆ)
3	ಸಾಮಾನ್ಯ	19	ಸಾಮಾನ್ಯ
4	ಪರಿಶಿಷ್ಟ ಪಂಗಡ (ಮಹಿಳೆ)	20	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ	21	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	22	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ) (ಮಹಿಳೆ)	23	ಸಾಮಾನ್ಯ
8	ಹಿಂದುಳಿದ ವರ್ಗ (ಬಿ) (ಮಹಿಳೆ)	24	ಸಾಮಾನ್ಯ
9	ಸಾಮಾನ್ಯ	25	ಹಿಂದುಳಿದ ವರ್ಗ (ಎ)
10	ಸಾಮಾನ್ಯ (ಮಹಿಳೆ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಹಿಂದುಳಿದ ವರ್ಗ (ಬಿ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ
14	ಹಿಂದುಳಿದ ವರ್ಗ (ಎ)	30	ಪರಿಶಿಷ್ಟ ಜಾತಿ
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ
16	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 307

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 33), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಾಣೆಬೆನ್ನೂರು ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (17-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ರಾಣೆಬೆನ್ನೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಪರಿಶಿಷ್ಟ ಜಾತಿ	18	ಸಾಮಾನ್ಯ
3	ಪರಿಶಿಷ್ಟ ಜಾತಿ (ಮಹಿಳೆ)	19	ಹಿಂದುಳಿದ ವರ್ಗ (ಎ)
4	ಸಾಮಾನ್ಯ	20	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಸಾಮಾನ್ಯ (ಮಹಿಳೆ)
6	ಸಾಮಾನ್ಯ	22	ಹಿಂದುಳಿದ ವರ್ಗ (ಎ) (ಮಹಿಳೆ)
7	ಹಿಂದುಳಿದ ವರ್ಗ (ಬಿ)	23	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಎ)	24	ಸಾಮಾನ್ಯ
9	ಸಾಮಾನ್ಯ (ಮಹಿಳೆ)	25	ಪರಿಶಿಷ್ಟ ಪಂಗಡ (ಮಹಿಳೆ)
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಸಾಮಾನ್ಯ
13	ಸಾಮಾನ್ಯ	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ
15	ಸಾಮಾನ್ಯ (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 308

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 34), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ರಾಬರ್ಟ್‌ಸನ್ ಪೇಟೆ (ಕೆ.ಜಿ.ಎಸ್) ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (19-ಡಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ರಾಬರ್ಟ್‌ಸನ್ ಪೇಟೆ (ಕೆ.ಜಿ.ಎಸ್) ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	19	ಸಾಮಾನ್ಯ
2	ಪರಿಶಿಷ್ಟ ಜಾತಿ	20	ಸಾಮಾನ್ಯ
3	ಸಾಮಾನ್ಯ	21	ಪರಿಶಿಷ್ಟ ಜಾತಿ
4	ಸಾಮಾನ್ಯ	22	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ (ಮಹಿಳೆ)	23	ಪರಿಶಿಷ್ಟ ಜಾತಿ
6	ಸಾಮಾನ್ಯ	24	ಪರಿಶಿಷ್ಟ ಜಾತಿ (ಮಹಿಳೆ)
7	ಪರಿಶಿಷ್ಟ ಜಾತಿ (ಮಹಿಳೆ)	25	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ	26	ಸಾಮಾನ್ಯ
9	ಸಾಮಾನ್ಯ	27	ಪರಿಶಿಷ್ಟ ಜಾತಿ
10	ಸಾಮಾನ್ಯ (ಮಹಿಳೆ)	28	ಪರಿಶಿಷ್ಟ ಜಾತಿ
11	ಸಾಮಾನ್ಯ (ಮಹಿಳೆ)	29	ಪರಿಶಿಷ್ಟ ಜಾತಿ (ಮಹಿಳೆ)
12	ಪರಿಶಿಷ್ಟ ಜಾತಿ	30	ಪರಿಶಿಷ್ಟ ಜಾತಿ (ಮಹಿಳೆ)
13	ಸಾಮಾನ್ಯ (ಮಹಿಳೆ)	31	ಪರಿಶಿಷ್ಟ ಜಾತಿ (ಮಹಿಳೆ)
14	ಸಾಮಾನ್ಯ (ಮಹಿಳೆ)	32	ಪರಿಶಿಷ್ಟ ಜಾತಿ
15	ಸಾಮಾನ್ಯ (ಮಹಿಳೆ)	33	ಪರಿಶಿಷ್ಟ ಜಾತಿ
16	ಸಾಮಾನ್ಯ (ಮಹಿಳೆ)	34	ಪರಿಶಿಷ್ಟ ಜಾತಿ
17	ಸಾಮಾನ್ಯ	35	ಪರಿಶಿಷ್ಟ ಜಾತಿ (ಮಹಿಳೆ)
18	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೦೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 309

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 35), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಾಗರ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (24-ಸಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಸಾಗರ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಹಿಂದುಳಿದ ವರ್ಗ (ಎ)
4	ಪರಿಶಿಷ್ಟ ಜಾತಿ	20	ಸಾಮಾನ್ಯ (ಮಹಿಳೆ)
5	ಸಾಮಾನ್ಯ	21	ಹಿಂದುಳಿದ ವರ್ಗ (ಎ) (ಮಹಿಳೆ)
6	ಹಿಂದುಳಿದ ವರ್ಗ (ಎ)	22	ಸಾಮಾನ್ಯ
7	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ
8	ಸಾಮಾನ್ಯ (ಮಹಿಳೆ)	24	ಸಾಮಾನ್ಯ (ಮಹಿಳೆ)
9	ಸಾಮಾನ್ಯ	25	ಸಾಮಾನ್ಯ
10	ಹಿಂದುಳಿದ ವರ್ಗ (ಬಿ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಹಿಂದುಳಿದ ವರ್ಗ (ಎ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ
14	ಹಿಂದುಳಿದ ವರ್ಗ (ಎ)	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ	31	ಸಾಮಾನ್ಯ (ಮಹಿಳೆ)
16	ಪರಿಶಿಷ್ಟ ಪಂಗಡ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 310

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 36), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಹಾಬಾದ್ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಶಹಾಬಾದ್ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಸಾಮಾನ್ಯ	18	ಸಾಮಾನ್ಯ
3	ಸಾಮಾನ್ಯ	19	ಸಾಮಾನ್ಯ (ಮಹಿಳೆ)
4	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ (ಮಹಿಳೆ)
5	ಹಿಂದುಳಿದ ವರ್ಗ (ಎ)	21	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	22	ಸಾಮಾನ್ಯ
7	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ (ಮಹಿಳೆ)
8	ಸಾಮಾನ್ಯ (ಮಹಿಳೆ)	24	ಪರಿಶಿಷ್ಟ ಜಾತಿ
9	ಪರಿಶಿಷ್ಟ ಜಾತಿ	25	ಪರಿಶಿಷ್ಟ ಜಾತಿ
10	ಪರಿಶಿಷ್ಟ ಜಾತಿ	26	ಸಾಮಾನ್ಯ
11	ಪರಿಶಿಷ್ಟ ಜಾತಿ (ಮಹಿಳೆ)	27	ಪರಿಶಿಷ್ಟ ಜಾತಿ (ಮಹಿಳೆ)
12	ಹಿಂದುಳಿದ ವರ್ಗ (ಬಿ)	28	ಸಾಮಾನ್ಯ
13	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ
15	ಪರಿಶಿಷ್ಟ ಜಾತಿ	31	ಸಾಮಾನ್ಯ (ಮಹಿಳೆ)
16	ಪರಿಶಿಷ್ಟ ಜಾತಿ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 311

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 37), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿವಮೊಗ್ಗ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (24-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಶಿವಮೊಗ್ಗ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ (ಮಹಿಳೆ)
2	ಸಾಮಾನ್ಯ	20	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	21	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಹಿಂದುಳಿದ ವರ್ಗ (ಎ)
5	ಪರಿಶಿಷ್ಟ ಜಾತಿ (ಮಹಿಳೆ)	23	ಸಾಮಾನ್ಯ
6	ಸಾಮಾನ್ಯ	24	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	25	ಹಿಂದುಳಿದ ವರ್ಗ (ಎ) (ಮಹಿಳೆ)
8	ಸಾಮಾನ್ಯ (ಮಹಿಳೆ)	26	ಪರಿಶಿಷ್ಟ ಜಾತಿ
9	ಹಿಂದುಳಿದ ವರ್ಗ (ಬಿ)	27	ಸಾಮಾನ್ಯ (ಮಹಿಳೆ)
10	ಸಾಮಾನ್ಯ	28	ಪರಿಶಿಷ್ಟ ಜಾತಿ
11	ಸಾಮಾನ್ಯ	29	ಸಾಮಾನ್ಯ
12	ಹಿಂದುಳಿದ ವರ್ಗ (ಎ) (ಮಹಿಳೆ)	30	ಹಿಂದುಳಿದ ವರ್ಗ (ಎ)
13	ಹಿಂದುಳಿದ ವರ್ಗ (ಎ)	31	ಸಾಮಾನ್ಯ
14	ಸಾಮಾನ್ಯ (ಮಹಿಳೆ)	32	ಸಾಮಾನ್ಯ (ಮಹಿಳೆ)
15	ಹಿಂದುಳಿದ ವರ್ಗ (ಎ) (ಮಹಿಳೆ)	33	ಸಾಮಾನ್ಯ (ಮಹಿಳೆ)
16	ಸಾಮಾನ್ಯ	34	ಪರಿಶಿಷ್ಟ ಪಂಗಡ (ಮಹಿಳೆ)
17	ಸಾಮಾನ್ಯ	35	ಸಾಮಾನ್ಯ (ಮಹಿಳೆ)
18	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 312

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 38), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಸಿಂಧನೂರು ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (23-ಬಿ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಸಿಂಧನೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ
2	ಹಿಂದುಳಿದ ವರ್ಗ (ಬಿ) (ಮಹಿಳೆ)	18	ಸಾಮಾನ್ಯ
3	ಹಿಂದುಳಿದ ವರ್ಗ (ಎ)	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ (ಮಹಿಳೆ)	20	ಪರಿಶಿಷ್ಟ ಜಾತಿ
5	ಸಾಮಾನ್ಯ	21	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಎ) (ಮಹಿಳೆ)	22	ಪರಿಶಿಷ್ಟ ಜಾತಿ
7	ಸಾಮಾನ್ಯ	23	ಹಿಂದುಳಿದ ವರ್ಗ (ಎ)
8	ಹಿಂದುಳಿದ ವರ್ಗ (ಬಿ)	24	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ	25	ಹಿಂದುಳಿದ ವರ್ಗ (ಎ) (ಮಹಿಳೆ)
10	ಸಾಮಾನ್ಯ	26	ಹಿಂದುಳಿದ ವರ್ಗ (ಎ)
11	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ	28	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಸಾಮಾನ್ಯ	31	ಪರಿಶಿಷ್ಟ ಪಂಗಡ (ಮಹಿಳೆ)
16	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 313

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 39), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿರಾ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-ಸಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಶಿರಾ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	17	ಹಿಂದುಳಿದ ವರ್ಗ (ಎ) (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಸಾಮಾನ್ಯ
3	ಸಾಮಾನ್ಯ	19	ಸಾಮಾನ್ಯ
4	ಪರಿಶಿಷ್ಟ ಜಾತಿ	20	ಹಿಂದುಳಿದ ವರ್ಗ (ಎ)
5	ಪರಿಶಿಷ್ಟ ಜಾತಿ	21	ಸಾಮಾನ್ಯ (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ (ಮಹಿಳೆ)
7	ಸಾಮಾನ್ಯ	23	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಎ)	24	ಸಾಮಾನ್ಯ
9	ಸಾಮಾನ್ಯ	25	ಪರಿಶಿಷ್ಟ ಪಂಗಡ (ಮಹಿಳೆ)
10	ಸಾಮಾನ್ಯ (ಮಹಿಳೆ)	26	ಪರಿಶಿಷ್ಟ ಜಾತಿ (ಮಹಿಳೆ)
11	ಹಿಂದುಳಿದ ವರ್ಗ (ಬಿ)	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಸಾಮಾನ್ಯ
13	ಪರಿಶಿಷ್ಟ ಜಾತಿ	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಹಿಂದುಳಿದ ವರ್ಗ (ಎ)	31	ಹಿಂದುಳಿದ ವರ್ಗ (ಎ)
16	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 314

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 40), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಶಿರಸಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-ಸಿ) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಶಿರಸಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಹಿಂದುಳಿದ ವರ್ಗ (ಎ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	19	ಪರಿಶಿಷ್ಟ ಜಾತಿ
4	ಪರಿಶಿಷ್ಟ ಜಾತಿ (ಮಹಿಳೆ)	20	ಸಾಮಾನ್ಯ
5	ಸಾಮಾನ್ಯ	21	ಸಾಮಾನ್ಯ
6	ಹಿಂದುಳಿದ ವರ್ಗ (ಬಿ)	22	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಎ)	23	ಹಿಂದುಳಿದ ವರ್ಗ (ಎ) (ಮಹಿಳೆ)
8	ಸಾಮಾನ್ಯ	24	ಪರಿಶಿಷ್ಟ ಜಾತಿ (ಮಹಿಳೆ)
9	ಸಾಮಾನ್ಯ (ಮಹಿಳೆ)	25	ಸಾಮಾನ್ಯ (ಮಹಿಳೆ)
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ)	28	ಹಿಂದುಳಿದ ವರ್ಗ (ಎ)
13	ಪರಿಶಿಷ್ಟ ಪಂಗಡ (ಮಹಿಳೆ)	29	ಪರಿಶಿಷ್ಟ ಜಾತಿ
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಹಿಂದುಳಿದ ವರ್ಗ (ಎ) (ಮಹಿಳೆ)	31	ಸಾಮಾನ್ಯ (ಮಹಿಳೆ)
16	ಹಿಂದುಳಿದ ವರ್ಗ (ಎ) (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 315

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 41), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ತಿಪಟೂರು ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ತಿಪಟೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	17	ಸಾಮಾನ್ಯ (ಮಹಿಳೆ)
2	ಪರಿಶಿಷ್ಟ ಪಂಗಡ (ಮಹಿಳೆ)	18	ಹಿಂದುಳಿದ ವರ್ಗ (ಎ) (ಮಹಿಳೆ)
3	ಸಾಮಾನ್ಯ	19	ಹಿಂದುಳಿದ ವರ್ಗ (ಎ) (ಮಹಿಳೆ)
4	ಸಾಮಾನ್ಯ	20	ಸಾಮಾನ್ಯ
5	ಹಿಂದುಳಿದ ವರ್ಗ (ಎ)	21	ಪರಿಶಿಷ್ಟ ಜಾತಿ (ಮಹಿಳೆ)
6	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಸಾಮಾನ್ಯ
7	ಸಾಮಾನ್ಯ (ಮಹಿಳೆ)	23	ಸಾಮಾನ್ಯ
8	ಹಿಂದುಳಿದ ವರ್ಗ (ಬಿ)	24	ಹಿಂದುಳಿದ ವರ್ಗ (ಎ)
9	ಸಾಮಾನ್ಯ	25	ಸಾಮಾನ್ಯ (ಮಹಿಳೆ)
10	ಸಾಮಾನ್ಯ	26	ಸಾಮಾನ್ಯ (ಮಹಿಳೆ)
11	ಹಿಂದುಳಿದ ವರ್ಗ (ಎ)	27	ಸಾಮಾನ್ಯ (ಮಹಿಳೆ)
12	ಸಾಮಾನ್ಯ (ಮಹಿಳೆ)	28	ಪರಿಶಿಷ್ಟ ಜಾತಿ
13	ಹಿಂದುಳಿದ ವರ್ಗ (ಎ) (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಪರಿಶಿಷ್ಟ ಜಾತಿ
15	ಸಾಮಾನ್ಯ	31	ಸಾಮಾನ್ಯ (ಮಹಿಳೆ)
16	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೬
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 316

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 42), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. **ತುಮಕೂರು ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)**
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (25-ಎ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ತುಮಕೂರು ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	19	ಸಾಮಾನ್ಯ (ಮಹಿಳೆ)
2	ಸಾಮಾನ್ಯ	20	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	21	ಹಿಂದುಳಿದ ವರ್ಗ (ಎ)
4	ಹಿಂದುಳಿದ ವರ್ಗ (ಬಿ) (ಮಹಿಳೆ)	22	ಹಿಂದುಳಿದ ವರ್ಗ (ಎ) (ಮಹಿಳೆ)
5	ಪರಿಶಿಷ್ಟ ಜಾತಿ	23	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	24	ಸಾಮಾನ್ಯ
7	ಸಾಮಾನ್ಯ (ಮಹಿಳೆ)	25	ಹಿಂದುಳಿದ ವರ್ಗ (ಎ)
8	ಪರಿಶಿಷ್ಟ ಜಾತಿ	26	ಸಾಮಾನ್ಯ
9	ಸಾಮಾನ್ಯ (ಮಹಿಳೆ)	27	ಹಿಂದುಳಿದ ವರ್ಗ (ಎ)
10	ಪರಿಶಿಷ್ಟ ಜಾತಿ (ಮಹಿಳೆ)	28	ಸಾಮಾನ್ಯ
11	ಹಿಂದುಳಿದ ವರ್ಗ (ಬಿ)	29	ಪರಿಶಿಷ್ಟ ಪಂಗಡ (ಮಹಿಳೆ)
12	ಸಾಮಾನ್ಯ	30	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	31	ಸಾಮಾನ್ಯ
14	ಹಿಂದುಳಿದ ವರ್ಗ (ಎ) (ಮಹಿಳೆ)	32	ಸಾಮಾನ್ಯ (ಮಹಿಳೆ)
15	ಹಿಂದುಳಿದ ವರ್ಗ (ಎ)	33	ಹಿಂದುಳಿದ ವರ್ಗ (ಎ)
16	ಸಾಮಾನ್ಯ (ಮಹಿಳೆ)	34	ಸಾಮಾನ್ಯ
17	ಸಾಮಾನ್ಯ	35	ಹಿಂದುಳಿದ ವರ್ಗ (ಎ) (ಮಹಿಳೆ)
18	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೭
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 317

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 43), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಉಡುಪಿ ನಗರಸಭೆಯ ವಾರ್ಡುಗಳ ಸಂಖ್ಯೆ: 35 (ಮೂವತ್ತೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (26-ಎ) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಉಡುಪಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ
2	ಸಾಮಾನ್ಯ	20	ಸಾಮಾನ್ಯ (ಮಹಿಳೆ)
3	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಸಾಮಾನ್ಯ
4	ಸಾಮಾನ್ಯ	22	ಹಿಂದುಳಿದ ವರ್ಗ (ಎ) (ಮಹಿಳೆ)
5	ಹಿಂದುಳಿದ ವರ್ಗ (ಎ)	23	ಸಾಮಾನ್ಯ (ಮಹಿಳೆ)
6	ಸಾಮಾನ್ಯ (ಮಹಿಳೆ)	24	ಪರಿಶಿಷ್ಟ ಜಾತಿ (ಮಹಿಳೆ)
7	ಪರಿಶಿಷ್ಟ ಜಾತಿ	25	ಸಾಮಾನ್ಯ (ಮಹಿಳೆ)
8	ಹಿಂದುಳಿದ ವರ್ಗ (ಬಿ)	26	ಸಾಮಾನ್ಯ
9	ಹಿಂದುಳಿದ ವರ್ಗ (ಎ) (ಮಹಿಳೆ)	27	ಸಾಮಾನ್ಯ (ಮಹಿಳೆ)
10	ಹಿಂದುಳಿದ ವರ್ಗ (ಎ)	28	ಹಿಂದುಳಿದ ವರ್ಗ (ಎ) (ಮಹಿಳೆ)
11	ಸಾಮಾನ್ಯ	29	ಹಿಂದುಳಿದ ವರ್ಗ (ಎ)
12	ಸಾಮಾನ್ಯ	30	ಸಾಮಾನ್ಯ
13	ಪರಿಶಿಷ್ಟ ಪಂಗಡ (ಮಹಿಳೆ)	31	ಸಾಮಾನ್ಯ (ಮಹಿಳೆ)
14	ಸಾಮಾನ್ಯ	32	ಸಾಮಾನ್ಯ (ಮಹಿಳೆ)
15	ಸಾಮಾನ್ಯ (ಮಹಿಳೆ)	33	ಸಾಮಾನ್ಯ (ಮಹಿಳೆ)
16	ಸಾಮಾನ್ಯ	34	ಸಾಮಾನ್ಯ (ಮಹಿಳೆ)
17	ಹಿಂದುಳಿದ ವರ್ಗ (ಎ) (ಮಹಿಳೆ)	35	ಹಿಂದುಳಿದ ವರ್ಗ (ಎ)
18	ಹಿಂದುಳಿದ ವರ್ಗ (ಎ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೮
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 318

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 315 ಎಂಎಲ್‌ಆರ್ 2012 (B 44), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ನಗರಸಭೆಗಳಿಗೆ ವಾರ್ಡುಗಳು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 315 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ನಗರಸಭೆಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಯಾದಗಿರಿ ನಗರಸಭೆಯ ವಾರ್ಡುಗಳ ಸಂಖ್ಯೆ: 31 (ಮೂವತ್ತೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-ಬಿ) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ ಯಾದಗಿರಿ ನಗರಸಭೆ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	17	ಸಾಮಾನ್ಯ
2	ಹಿಂದುಳಿದ ವರ್ಗ (ಎ) (ಮಹಿಳೆ)	18	ಪರಿಶಿಷ್ಟ ಪಂಗಡ (ಮಹಿಳೆ)
3	ಸಾಮಾನ್ಯ	19	ಪರಿಶಿಷ್ಟ ಪಂಗಡ
4	ಹಿಂದುಳಿದ ವರ್ಗ (ಬಿ)	20	ಹಿಂದುಳಿದ ವರ್ಗ (ಎ) (ಮಹಿಳೆ)
5	ಹಿಂದುಳಿದ ವರ್ಗ (ಬಿ) (ಮಹಿಳೆ)	21	ಹಿಂದುಳಿದ ವರ್ಗ (ಎ)
6	ಹಿಂದುಳಿದ ವರ್ಗ (ಎ)	22	ಪರಿಶಿಷ್ಟ ಜಾತಿ (ಮಹಿಳೆ)
7	ಸಾಮಾನ್ಯ	23	ಸಾಮಾನ್ಯ
8	ಸಾಮಾನ್ಯ	24	ಸಾಮಾನ್ಯ (ಮಹಿಳೆ)
9	ಪರಿಶಿಷ್ಟ ಜಾತಿ	25	ಹಿಂದುಳಿದ ವರ್ಗ (ಎ)
10	ಹಿಂದುಳಿದ ವರ್ಗ (ಎ)	26	ಸಾಮಾನ್ಯ (ಮಹಿಳೆ)
11	ಸಾಮಾನ್ಯ (ಮಹಿಳೆ)	27	ಸಾಮಾನ್ಯ (ಮಹಿಳೆ)
12	ಹಿಂದುಳಿದ ವರ್ಗ (ಎ) (ಮಹಿಳೆ)	28	ಸಾಮಾನ್ಯ (ಮಹಿಳೆ)
13	ಸಾಮಾನ್ಯ (ಮಹಿಳೆ)	29	ಸಾಮಾನ್ಯ (ಮಹಿಳೆ)
14	ಸಾಮಾನ್ಯ	30	ಸಾಮಾನ್ಯ (ಮಹಿಳೆ)
15	ಪರಿಶಿಷ್ಟ ಜಾತಿ	31	ಸಾಮಾನ್ಯ
16	ಪರಿಶಿಷ್ಟ ಜಾತಿ (ಮಹಿಳೆ)		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೧೯
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 319

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್ 2012 (D 1), ಬೆಂಗಳೂರು, ದಿನಾಂಕ: 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಫಫಲ್‌ಪುರ ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 20 (ಇಪ್ಪತ್ತು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (15-J) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅಫಫಲ್‌ಪುರ ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಸಾಮಾನ್ಯ	11	ಪರಿಶಿಷ್ಟ ಜಾತಿ (ಮಹಿಳೆ)
2	ಹಿಂದುಳಿದ ವರ್ಗ (ಎ) (ಮಹಿಳೆ)	12	ಸಾಮಾನ್ಯ (ಮಹಿಳೆ)
3	ಸಾಮಾನ್ಯ (ಮಹಿಳೆ)	13	ಹಿಂದುಳಿದ ವರ್ಗ (ಎ)
4	ಸಾಮಾನ್ಯ	14	ಪರಿಶಿಷ್ಟ ಜಾತಿ (ಮಹಿಳೆ)
5	ಸಾಮಾನ್ಯ	15	ಪರಿಶಿಷ್ಟ ಜಾತಿ
6	ಹಿಂದುಳಿದ ವರ್ಗ (ಎ)	16	ಸಾಮಾನ್ಯ
7	ಸಾಮಾನ್ಯ (ಮಹಿಳೆ)	17	ಪರಿಶಿಷ್ಟ ಪಂಗಡ (ಮಹಿಳೆ)
8	ಹಿಂದುಳಿದ ವರ್ಗ (ಬಿ)	18	ಪರಿಶಿಷ್ಟ ಜಾತಿ
9	ಹಿಂದುಳಿದ ವರ್ಗ (ಎ) (ಮಹಿಳೆ)	19	ಸಾಮಾನ್ಯ
10	ಸಾಮಾನ್ಯ (ಮಹಿಳೆ)	20	ಸಾಮಾನ್ಯ (ಮಹಿಳೆ)

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೦
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 320

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್‌2012 (D2), ಬೆಂಗಳೂರು, ದಿನಾಂಕ 13.2.2013.

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್‌ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಕ್ಕಾವರ ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 15 (ಹದಿನೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್‌ 2007 (12-D) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಅಕ್ಕಾವರ ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	9	ಹಿಂದುಳಿದ ವರ್ಗ (ಎ) (ಮಹಿಳೆ)
2	ಸಾಮಾನ್ಯ	10	ಸಾಮಾನ್ಯ (ಮಹಿಳೆ)
3	ಸಾಮಾನ್ಯ (ಮಹಿಳೆ)	11	ಸಾಮಾನ್ಯ
4	ಸಾಮಾನ್ಯ (ಮಹಿಳೆ)	12	ಹಿಂದುಳಿದ ವರ್ಗ (ಎ)
5	ಸಾಮಾನ್ಯ	13	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	14	ಹಿಂದುಳಿದ ವರ್ಗ (ಎ)
7	ಹಿಂದುಳಿದ ವರ್ಗ (ಬಿ)	15	ಪರಿಶಿಷ್ಟ ಜಾತಿ (ಮಹಿಳೆ)
8	ಸಾಮಾನ್ಯ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೧
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 321

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್‌2012 (D3), ಬೆಂಗಳೂರು, ದಿನಾಂಕ 13.2.2013.

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಆವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್‌ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಆಲೂರು ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 11 (ಹನ್ನೊಂದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್‌ 2007 (16-G) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ಅನುಬಂಧ

ಆಲೂರು ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಪಂಗಡ (ಮಹಿಳೆ)	7	ಸಾಮಾನ್ಯ
2	ಸಾಮಾನ್ಯ	8	ಪರಿಶಿಷ್ಟ ಜಾತಿ
3	ಪರಿಶಿಷ್ಟ ಜಾತಿ (ಮಹಿಳೆ)	9	ಸಾಮಾನ್ಯ (ಮಹಿಳೆ)
4	ಹಿಂದುಳಿದ ವರ್ಗ (ಎ) (ಮಹಿಳೆ)	10	ಸಾಮಾನ್ಯ (ಮಹಿಳೆ)
5	ಸಾಮಾನ್ಯ (ಮಹಿಳೆ)	11	ಸಾಮಾನ್ಯ
6	ಪರಿಶಿಷ್ಟ ಜಾತಿ		

ಕೆ.ವಿ. ರಾಮಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ

ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೨
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 322

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್ 2012 (D4), ಬೆಂಗಳೂರು, ದಿನಾಂಕ 13.2.2013.

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯಿತಿಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯಿತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅಂಕೋಲಾ ಪಟ್ಟಣ ಪಂಚಾಯಿತಿಯ ವಾರ್ಡುಗಳ ಸಂಖ್ಯೆ: 14 (ಹದಿನಾಲ್ಕು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್ 2007 (27-G) ದಿನಾಂಕ 30.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ ಅಂಕೋಲಾ ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	8	ಪರಿಶಿಷ್ಟ ಜಾತಿ (ಮಹಿಳೆ)
2	ಪರಿಶಿಷ್ಟ ಜಾತಿ	9	ಸಾಮಾನ್ಯ (ಮಹಿಳೆ)
3	ಸಾಮಾನ್ಯ	10	ಪರಿಶಿಷ್ಟ ಪಂಗಡ (ಮಹಿಳೆ)
4	ಸಾಮಾನ್ಯ	11	ಸಾಮಾನ್ಯ
5	ಹಿಂದುಳಿದ ವರ್ಗ (ಎ)	12	ಹಿಂದುಳಿದ ವರ್ಗ (ಎ) (ಮಹಿಳೆ)
6	ಸಾಮಾನ್ಯ	13	ಸಾಮಾನ್ಯ (ಮಹಿಳೆ)
7	ಹಿಂದುಳಿದ ವರ್ಗ (ಬಿ)	14	ಸಾಮಾನ್ಯ (ಮಹಿಳೆ)

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೩
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 323

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್‌2012 (D5), ಬೆಂಗಳೂರು, ದಿನಾಂಕ 13.2.2013.

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್‌ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಅರಕಲಗೂಡು ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 15 (ಹದಿನೈದು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್‌ 2007 (16-H) ದಿನಾಂಕ 30.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ ಅರಕಲಗೂಡು ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ	9	ಹಿಂದುಳಿದ ವರ್ಗ (ಬಿ)
2	ಹಿಂದುಳಿದ ವರ್ಗ (ಎ) (ಮಹಿಳೆ)	10	ಸಾಮಾನ್ಯ
3	ಸಾಮಾನ್ಯ	11	ಸಾಮಾನ್ಯ (ಮಹಿಳೆ)
4	ಸಾಮಾನ್ಯ	12	ಪರಿಶಿಷ್ಟ ಪಂಗಡ (ಮಹಿಳೆ)
5	ಹಿಂದುಳಿದ ವರ್ಗ (ಎ)	13	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಜಾತಿ (ಮಹಿಳೆ)	14	ಸಾಮಾನ್ಯ (ಮಹಿಳೆ)
7	ಪರಿಶಿಷ್ಟ ಜಾತಿ	15	ಸಾಮಾನ್ಯ
8	ಸಾಮಾನ್ಯ (ಮಹಿಳೆ)		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೪
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 324

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್‌2012 (D6), ಬೆಂಗಳೂರು, ದಿನಾಂಕ 13.2.2013

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವತರಣೀಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುಗಳ ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್‌ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಔರಾದ ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 14 (ಹದಿನಾಲ್ಕು)
2. ಪ್ರತಿ ವಾರ್ಡುಗಳ ವಿಸ್ತೀರ್ಣದ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್‌ 2007 (6-F) ದಿನಾಂಕ 27.07.2007 ರ ಅನುಬಂಧದ ಕಲಂ 3 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ

ಔರಾದ ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಪರಿಶಿಷ್ಟ ಜಾತಿ (ಮಹಿಳೆ)	8	ಸಾಮಾನ್ಯ
2	ಸಾಮಾನ್ಯ (ಮಹಿಳೆ)	9	ಹಿಂದುಳಿದ ವರ್ಗ (ಎ) (ಮಹಿಳೆ)
3	ಹಿಂದುಳಿದ ವರ್ಗ (ಎ) (ಮಹಿಳೆ)	10	ಹಿಂದುಳಿದ ವರ್ಗ (ಎ)
4	ಹಿಂದುಳಿದ ವರ್ಗ (ಬಿ)	11	ಸಾಮಾನ್ಯ
5	ಸಾಮಾನ್ಯ (ಮಹಿಳೆ)	12	ಸಾಮಾನ್ಯ (ಮಹಿಳೆ)
6	ಪರಿಶಿಷ್ಟ ಪಂಗಡ (ಮಹಿಳೆ)	13	ಪರಿಶಿಷ್ಟ ಜಾತಿ
7	ಸಾಮಾನ್ಯ	14	ಸಾಮಾನ್ಯ

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ವಿಶೇಷ ರಾಜ್ಯ ಪತ್ರಿಕೆ

ಭಾಗ - IV-A	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೩ (ಮಾಘ ೨೪, ಶಕ ವರ್ಷ ೧೯೩೪)	ನಂ. ೩೨೫
Part - IV-A	Bangalore, Wednesday, February 13, 2013 (Magha 24, Shaka Varsha 1934)	No. 325

ನಗರಾಭಿವೃದ್ಧಿ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ನಅಇ 317 ಎಂಎಲ್‌ಆರ್‌2012 (D7), ಬೆಂಗಳೂರು, ದಿನಾಂಕ 13.2.2013.

ನಗರ ಸ್ಥಳೀಯ ಸಂಸ್ಥೆಗಳಿಗೆ 2012-2013ನೇ ಸಾಲಿನಲ್ಲಿ ಚುನಾವಣೆ ನಡೆಸುವ ಸಲುವಾಗಿ ಅವರ್ತನೆಯ ತತ್ವದ ಮೇರೆಗೆ ಮೀಸಲಾತಿಗಳನ್ನು ನಿಗದಿಪಡಿಸುವ ಬಗ್ಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 09.11.2012 ಹಾಗೂ ಸರ್ಕಾರದ ತಿದ್ದುಪಡಿ ಆದೇಶ ಸಂಖ್ಯೆ: ನಅಇ 310 ಎಂಎಲ್‌ಆರ್‌ 2012 ದಿನಾಂಕ: 15.11.2012 ರಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13 ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಪಟ್ಟಣ ಪಂಚಾಯ್ತಿಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸಿ ಕರಡು ಅಧಿಸೂಚನೆ ಸಂಖ್ಯೆ: ನಅಇ 317 ಎಂಎಲ್‌ಆರ್‌ 2012 ದಿನಾಂಕ: 04.12.2012ನ್ನು ಕರ್ನಾಟಕ ವಿಶೇಷ ರಾಜ್ಯ ಪತ್ರ ಭಾ-4A ರಲ್ಲಿ ದಿನಾಂಕ: 04.12.2012ರಂದು ಪ್ರಕಟಿಸಿ, ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 7 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಆಹ್ವಾನಿಸಲಾಗಿತ್ತು. ಸದರಿ ರಾಜ್ಯ ಪತ್ರವನ್ನು ದಿನಾಂಕ 04.12.2012 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಕೆಲವೊಂದು ಸಲಹೆಗಳು/ಆಕ್ಷೇಪಣೆಗಳು ಸ್ವೀಕೃತವಾಗಿದ್ದು ಸದರಿ ಸಲಹೆ/ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿದೆ.

ಆದ್ದರಿಂದ ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 13ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ಪಟ್ಟಣ ಪಂಚಾಯ್ತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಬೆಳ್ತಂಗಡಿ ಪಟ್ಟಣ ಪಂಚಾಯ್ತಿಯ ವಾರ್ಡುಗಳ ಸಂಖ್ಯೆ: 11 (ಹನ್ನೊಂದು)
2. ಪ್ರತಿ ವಾರ್ಡುಗಳ ವಿವರವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 88 ಎಂಎಲ್‌ಆರ್‌ 2007 (11-F) ದಿನಾಂಕ 27.07.2007 ರ ಅನುಬಂಧದ ಕಲಂ 2 ರಲ್ಲಿ ಸ್ಪಷ್ಟಪಡಿಸಲಾಗಿದೆ.
3. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
4. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ / ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಈ ಅಧಿಸೂಚನೆಯ ಅನುಬಂಧದಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅನುಬಂಧ ಬೆಳ್ತಂಗಡಿ ಪಟ್ಟಣ ಪಂಚಾಯಿತಿ

ವಾರ್ಡ್ ಸಂಖ್ಯೆ	ಮೀಸಲಾತಿ	ವಾರ್ಡ್ ಸಂಖ್ಯೆ	ಮೀಸಲಾತಿ
1	ಹಿಂದುಳಿದ ವರ್ಗ (ಎ) (ಮಹಿಳೆ)	7	ಹಿಂದುಳಿದ ವರ್ಗ (ಎ)
2	ಪರಿಶಿಷ್ಟ ಜಾತಿ (ಮಹಿಳೆ)	8	ಸಾಮಾನ್ಯ (ಮಹಿಳೆ)
3	ಸಾಮಾನ್ಯ (ಮಹಿಳೆ)	9	ಪರಿಶಿಷ್ಟ ಪಂಗಡ (ಮಹಿಳೆ)
4	ಸಾಮಾನ್ಯ (ಮಹಿಳೆ)	10	ಹಿಂದುಳಿದ ವರ್ಗ (ಬಿ)
5	ಸಾಮಾನ್ಯ	11	ಸಾಮಾನ್ಯ
6	ಸಾಮಾನ್ಯ		

ಕೆ.ವಿ. ರಾಮಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

1975

ವಿಶೇಷ ರಾಜ್ಯ ಪತ್ರಿಕೆ

ಭಾಗ - III Part - III	ಬೆಂಗಳೂರು, ಸೋಮವಾರ, ಫೆಬ್ರವರಿ ೧೧, ೨೦೧೩ (ಮಾಘ ೨೨, ಶಕ ವರ್ಷ ೧೯೩೪) Bangalore, Monday, February 11, 2013 (Magha 22, Shaka Varsha 1934)	ನಂ.೧೭೩ No. 173
-------------------------	----------------------------------------------------------------------------------------------------------------------------------	-------------------

ಒಳಾಡಳಿತ ಸಚಿವಾಲಯ

ಅಧಿಕೃತ ಜ್ಞಾಪನ

ಸಂಖ್ಯೆ: ಒಇ 111 ಪಿಪಿಇ 2010, ಬೆಂಗಳೂರು, ದಿನಾಂಕ:06.02.2013

ವಿಷಯ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಗ್ರೂಪ್-ಬಿ ಅಧಿಕಾರಿಗಳ ಕರಡು ಜೇಷ್ಠತಾ ಪಟ್ಟಿಯನ್ನು ದಿನಾಂಕ 01-01-2007 ರಲ್ಲಿದ್ದಂತೆ ಪುನಃ ಪ್ರಕಟಿಸುವ ಬಗ್ಗೆ.

- ಉಲ್ಲೇಖ : 1) ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರ ಪತ್ರ ಸಂಖ್ಯೆ:ಡಿಪಿಎನ್/ಸಿಶಾ/1/ಎ/55/12-13, ದಿನಾಂಕ 28-11-2012.
2) ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಅರ್ಜಿ ಸಂ.1957 ರಿಂದ 1964/2010 ಹಾಗೂ 3561 ಮತ್ತು 3562/11 ರಲ್ಲಿ ಮಾಡಿರುವ ಆದೇಶ

ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಅರ್ಜಿ ಸಂಖ್ಯೆ:1957-1964/2010 ಹಾಗೂ 3561-3562/2011, ದಿನಾಂಕ 31-08-2012 ರಂದು ನೀಡಿರುವ ತೀರ್ಪಿನನ್ವಯ ದಿನಾಂಕ 01-01-2007 ರಲ್ಲಿದ್ದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಗ್ರೂಪ್-ಬಿ ವರ್ಗದ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಕರಡು ಜೇಷ್ಠತಾ ಪಟ್ಟಿಯನ್ನು ಅನುಬಂಧದಲ್ಲಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯ ಬಗ್ಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಕರಡು ಜೇಷ್ಠತಾ ಪಟ್ಟಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳೊಳಗಾಗಿ ಈ ಕೆಳಗೆ ಸಹಿ ಮಾಡಿರುವ ಅಧಿಕಾರಿಯ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಹೆಚ್.ಕೆ. ನಿಂಗಪ್ಪ

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ, (ಮೊಲೀಸ್ ಸೇವೆಗಳು-ಬಿ)

ಅನುಬಂಧ

ದಿನಾಂಕ: 01.01.2007ರಲ್ಲಿದ್ದಂತೆ ಗ್ರೂಪ್ “ಬಿ” ವರ್ಗದ ಸಹಾಯಕ ಸರ್ಕಾರಿ ಅಭಿಯೋಜಕರು —ವ— ಸಹಾಯಕ ಸರ್ಕಾರಿ ವಕೀಲರ ವೃಂದದ ಅಧಿಕಾರಿಗಳ ಜೇಷ್ಠತಾ ಪಟ್ಟಿ
(ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ಅರ್ಜಿ ಸಂಖ್ಯೆ: 1957 ರಿಂದ 1964/2010 C/W ಅರ್ಜಿ ಸಂಖ್ಯೆ: 3561 ಮತ್ತು 3562/2011ರ ಪ್ರಕಾರ ತಯಾರಿಸಲಾದ ಪರಿಷ್ಕೃತ ಜೇಷ್ಠತಾ ಪಟ್ಟಿ)

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೇಷ್ಠತೆಗೆ ನೈಜವಾದ ಅರ್ಹತಾ ದಿನಾಂಕ
1	2	3	4	5	6	7
1.	ಬಿ. ಶಶಿಧರ್	ನೇರ ನೇಮಕಾತಿ	17.03.1949	03.08.1989	—	03.08.1989
2.	ಡಿ.ಜೆ. ಶಿವರಾಂ	ನೇರ ನೇಮಕಾತಿ	23.12.1949	05.08.1989	—	05.08.1989
3.	ಆರ್.ಆರ್. ಕುಲಕರ್ಣಿ	ನೇರ ನೇಮಕಾತಿ	12.06.1952	04.08.1989	—	04.08.1989

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
4.	ಎಸ್. ಪರಶಿವಮೂರ್ತಿ	ನೇರ ನೇಮಕಾತಿ	10.03.1953	04.08.1989	—	04.08.1989
5.	ಕೆ. ಕೃಷ್ಣಮೂರ್ತಿ	ನೇರ ನೇಮಕಾತಿ	26.11.1954	09.09.2003	—	09.09.2003
6.	ಜಿ. ಬಸವರಾಜು	ನೇರ ನೇಮಕಾತಿ	03.03.1955	03.08.1989	—	03.08.1989
7.	ಆರ್.ಎಸ್. ಮಾವಿನತೋಪು	ನೇರ ನೇಮಕಾತಿ	08.06.1957	03.08.1989	—	03.08.1989
8.	ಎಲ್.ಜಿ. ಕೋಲೇಕರ್	ನೇರ ನೇಮಕಾತಿ	05.03.1953	05.08.1989	—	05.08.1989
9.	ಎನ್. ನಾಗೇಂದ್ರಪ್ಪ	ನೇರ ನೇಮಕಾತಿ	04.07.1956	05.08.1989	—	05.08.1989
10.	ಪ್ರಕಾಶ್	ನೇರ ನೇಮಕಾತಿ	28.06.1949	05.08.1989	—	05.08.1989
11.	ಸಿ.ಎ. ರವೀಂದ್ರ	ನೇರ ನೇಮಕಾತಿ	22.06.1953	05.08.1989	—	05.08.1989
12.	ಎಫ್.ಆರ್. ಪಾಟೀಲ್	ನೇರ ನೇಮಕಾತಿ	01.06.1951	04.08.1989	—	04.08.1989
13.	ಎಂ.ಎ. ತಟಗಾರ್	ನೇರ ನೇಮಕಾತಿ	01.06.1955	07.08.1989	—	07.08.1989
14.	ಕಿಶೋರ್‌ಕುಮಾರ್ ಗಣಪತರಾವ್ ಮುಚ್ಚಂಡಿ	ನೇರ ನೇಮಕಾತಿ	24.02.1957	07.08.1989	—	07.08.1989
15.	ಎಂ.ಹೆಚ್. ಹತ್ತರಕಿಹಾಳ್	ನೇರ ನೇಮಕಾತಿ	10.05.1953	02.08.1989	—	02.08.1989
16.	ಎಂ.ಹೆಚ್. ಕಬಾಡಿ	ನೇರ ನೇಮಕಾತಿ	06.07.1955	01.08.1989	—	01.08.1989
17.	ಈಶ್ವರ ಐಯಪ್ಪ ಆಡಿನ	ನೇರ ನೇಮಕಾತಿ	20.02.1955	03.08.1989	—	03.08.1989
18.	ಡಿ. ನಟರಾಜ್	ನೇರ ನೇಮಕಾತಿ	01.10.1954	03.08.1989	—	03.08.1989
19.	ಆರ್.ಎನ್. ಪರಾಣ್	ನೇರ ನೇಮಕಾತಿ	03.05.1950	04.08.1989	—	04.08.1989
20.	ಎಸ್.ಎನ್. ಹಿರೇಮನಿ	ನೇರ ನೇಮಕಾತಿ	22.07.1959	03.08.1989	—	03.08.1989
21.	ಎನ್. ಪರಶುರಾಮಪ್ಪ	ನೇರ ನೇಮಕಾತಿ	23.03.1949	03.08.1989	—	03.08.1989
22.	ಎಂ.ಹೆಚ್. ಜಗದಾಳೆ	ನೇರ ನೇಮಕಾತಿ	10.06.1952	05.08.1989	—	05.08.1989
23.	ಬಿ.ಜಿ. ನಾಯಕ್	ನೇರ ನೇಮಕಾತಿ	13.08.1951	05.08.1989	—	05.08.1989
24.	ಈಶ್ವರ ಆರ್. ಬೆಡಸೂರ್	ನೇರ ನೇಮಕಾತಿ	01.06.1954	06.08.1989	—	06.08.1989
25.	ಕೆ. ಶಿವಪ್ರಸಾದ್ ಆಳ್ವ	ನೇರ ನೇಮಕಾತಿ	27.03.1967	23.06.1994	—	23.06.1994
26.	ಕೆ.ಹೆಚ್. ಶ್ರೀಮತಿ	ನೇರ ನೇಮಕಾತಿ	28.08.1962	27.06.1994	—	27.06.1994
27.	ಸಿದ್ದಗೌಡ ರಾಮಗೌಡ ಪಾಟೀಲ್	ನೇರ ನೇಮಕಾತಿ	21.01.1961	25.06.1994	—	25.06.1994

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
28.	ಅಜಿತ್‌ಕುಮಾರ್ ಡಿ. ಹಮಿಗಿ	ನೇರ ನೇಮಕಾತಿ	03.05.1960	24.06.1994	—	24.06.1994
29.	ಭೀಮಾಶಂಕರ್ ಅಂಬಲಗಿ	ನೇರ ನೇಮಕಾತಿ	23.07.1959	27.06.1994	—	27.06.1994
30.	ಶೈಲಜಾ ಮಲ್ಲನಗೌಡ ಪಾಟೀಲ್	ನೇರ ನೇಮಕಾತಿ	04.05.1964	28.06.1994	—	28.06.1994
31.	ಎ.ಪಿ. ಫಿರೋಜ್‌ಖಾನ್	ನೇರ ನೇಮಕಾತಿ	01.06.1963	24.06.1994	—	24.06.1994
32.	ಹರಸೂರು ಚನ್ನಪ್ಪ ಗುರುಶಾಂತಪ್ಪ	ನೇರ ನೇಮಕಾತಿ	01.06.1962	28.06.1994	—	28.06.1994
33.	ಸಿದ್ದಪ್ಪ ರುದ್ರಪ್ಪ ಸೂಡಿ	ನೇರ ನೇಮಕಾತಿ	08.07.1956	25.06.1994	—	25.06.1994
34.	ಎಸ್.ಎಂ. ನಾಗಪ್ಪ	ನೇರ ನೇಮಕಾತಿ	01.10.1957	28.06.1994	—	28.06.1994
35.	ವಿರೂಪಾಕ್ಷ ಗಂಗಾಧರಪ್ಪ ಯಳಗೇರಿ	ನೇರ ನೇಮಕಾತಿ	01.06.1960	24.06.1994	—	24.06.1994
36.	ಜೆ. ಕಮಲ	ನೇರ ನೇಮಕಾತಿ	31.10.1958	23.06.1994	—	23.06.1994
37.	ಕೆ.ಜಿ. ಪುರಾಣಿಕಮಠ್	ನೇರ ನೇಮಕಾತಿ	01.06.1955	25.06.1994	—	25.06.1994
38.	ಜ್ಯೋತಿಬಾ ಲಕ್ಷ್ಮಣ್ ಪವಾರ್	ನೇರ ನೇಮಕಾತಿ	07.12.1959	23.06.1994	—	23.06.1994
39.	ಕೆ. ಪುಷ್ಪರಾಜ್	ನೇರ ನೇಮಕಾತಿ	03.04.1959	23.06.1994	—	23.06.1994
40.	ಕೆಂಚನಗೌಡ ಕೊಟ್ಟೇಗೌಡ	ನೇರ ನೇಮಕಾತಿ	15.07.1960	27.06.1994	—	27.06.1994
41.	ಭಟ್ಟ ಸಂಜಯಕುಮಾರ್ ವೆಂಕಟರಮಣ	ನೇರ ನೇಮಕಾತಿ	04.02.1964	22.06.1994	—	22.06.1994
42.	ಕೆ.ಎಸ್. ರವೀಂದ್ರಗೌಡ	ನೇರ ನೇಮಕಾತಿ	02.07.1958	24.06.1994	—	24.06.1994
43.	ಚನ್ನಮಲ್ಲಪ್ಪ ಮಹಾದೇವಪ್ಪ ಬೆಳಲದವರ್	ನೇರ ನೇಮಕಾತಿ	16.04.1959	24.06.1994	—	24.06.1994
44.	ಮಹಾಂತಪ್ಪ ಪಾಟೀಲ್	ನೇರ ನೇಮಕಾತಿ	27.07.1958	27.06.1994	—	27.06.1994
45.	ಅರುಂಧತಿ ಗುರುರಾಜರಾವ್	ನೇರ ನೇಮಕಾತಿ	21.04.1959	28.06.1994	—	28.06.1994
46.	ಭಾಂಡೇಕರ್ ಧರ್ಮಪ್ಪ ಅಣ್ಣಪ್ಪ	ನೇರ ನೇಮಕಾತಿ	01.06.1961	24.06.1994	—	24.06.1994
47.	ಆನಂದ ಮಾರುತಿ ಹೊಸಮನಿ	ನೇರ ನೇಮಕಾತಿ	01.06.1958	23.06.1994	—	23.06.1994
48.	ಸುರೇಶ್ ಅನಂತ ಪಾಸ್ತೆ	ನೇರ ನೇಮಕಾತಿ	06.06.1961	24.06.1994	—	24.06.1994
49.	ಪರಮಶಿವಯ್ಯ ರಾಚಯ್ಯ ಹೊಸಳ್ಳಿಮಠ	ನೇರ ನೇಮಕಾತಿ	01.06.1960	25.06.1994	—	25.06.1994
50.	ಮಹಾದೇವಪ್ಪ ಮಹಾಂತಪ್ಪ ಸತ್ತಿಗೇರಿ	ನೇರ ನೇಮಕಾತಿ	10.12.1959	25.06.1994	—	25.06.1994
51.	ಮಲ್ಲರಾಜೇಗೌಡ	ನೇರ ನೇಮಕಾತಿ	14.08.1958	24.06.1994	—	24.06.1994
52.	ಹೆಚ್.ಇ. ಚಿನ್ನಪ್ಪ	ನೇರ ನೇಮಕಾತಿ	03.07.1963	27.06.1994	—	27.06.1994
53.	ಎನ್.ಆರ್. ಲೋಕೇಶ್	ನೇರ ನೇಮಕಾತಿ	06.01.1959	24.06.1994	—	24.06.1994

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
54.	ಆರ್. ಬಾಲಕೃಷ್ಣ	ನೇರ ನೇಮಕಾತಿ	01.06.1962	23.06.1994	—	23.06.1994
55.	ಬಷೀರ್ ಅಹಮದ್ ಇಬ್ರಾಹಿಂ ಮಖಾಂದಾರ್	ನೇರ ನೇಮಕಾತಿ	01.06.1963	25.06.1994	—	25.06.1994
56.	ಕಲ್ಯಾಣರಾವ್ ಕುಲಕರ್ಣಿ	ನೇರ ನೇಮಕಾತಿ	01.08.1962	23.06.1994	—	23.06.1994
57.	ಪಾಟೀಲ ಸಿದ್ದನಗೌಡ ವೀರಭದ್ರಗೌಡ	ನೇರ ನೇಮಕಾತಿ	21.07.1962	23.06.1994	—	23.06.1994
58.	ಬ್ಯಾಳಿರೊಟ್ಟಿ ಮಹಮದ ಆಲಿ ಮಹಮದ್ ಸಾಬ್	ನೇರ ನೇಮಕಾತಿ	08.10.1957	23.06.1994	—	23.06.1994
59.	ಮಂಜುನಾಥ	ನೇರ ನೇಮಕಾತಿ	20.09.1957	23.06.1994	—	23.06.1994
60.	ಅಬ್ದುಲ್ ಗಫಾರ್ ಇಸ್ಮಾಯಿಲ್ ಸಾಹೇಬ್ ಖಾಜಿ	ನೇರ ನೇಮಕಾತಿ	22.05.1964	23.06.1994	—	23.06.1994
61.	ಅಶೋಕ್ ಕಾಡಪ್ಪ ಜಾಡಗೌಡ	ನೇರ ನೇಮಕಾತಿ	16.07.1959	23.06.1994	—	23.06.1994
62.	ಹಾವೇರಿ ಸಂಗಪ್ಪ ಬಸವಣ್ಣಪ್ಪ	ನೇರ ನೇಮಕಾತಿ	01.05.1964	23.06.1994	—	23.06.1994
63.	ಬಿ. ವೀರಣ್ಣ	ನೇರ ನೇಮಕಾತಿ	01.06.1955	24.06.1994	—	24.06.1994
64.	ಕೆ.ಎಸ್. ರೇವಣಸಿದ್ದಪ್ಪ	ನೇರ ನೇಮಕಾತಿ	28.08.1960	23.06.1994	—	23.06.1994
65.	ಬಿ. ದೊಡ್ಡಯ್ಯ	ನೇರ ನೇಮಕಾತಿ	01.06.1958	23.06.1994	—	23.06.1994
66.	ಎಲ್. ನಾಗರಾಜ್	ನೇರ ನೇಮಕಾತಿ	05.10.1962	24.06.1994	—	24.06.1994
67.	ಸೋಮನಗೌಡ ಹನುಮಗೌಡ ಪಾಟೀಲ್	ನೇರ ನೇಮಕಾತಿ	25.06.1962	25.06.1994	—	25.06.1994
68.	ಎಂ. ಉದಯಕುಮಾರ್	ನೇರ ನೇಮಕಾತಿ	20.02.1959	27.06.1994	—	27.06.1994
69.	ಬಾಬಾಸಾಹೇಬ್ ಅಣ್ಣಾಸಾಹೇಬ್ ಗಣಿ	ನೇರ ನೇಮಕಾತಿ	01.09.1957	22.06.1994	—	22.06.1994
70.	ಕುದರಿ ಶೇಖಪ್ಪ ಶಂಕರಪ್ಪ	ನೇರ ನೇಮಕಾತಿ	22.07.1961	24.06.1994	—	24.06.1994
71.	ಇಕ್ಬಾಲ್ ಅಹಮದ್ ಪಿ.	ನೇರ ನೇಮಕಾತಿ	01.06.1960	25.06.1994	—	25.06.1994
72.	ಅಬ್ದುಲ್‌ಫಾನ್ ಗೋಕಾಕ್‌ಖಾನ್ ಪಠಾಣ್	ನೇರ ನೇಮಕಾತಿ	24.11.1960	25.06.1994	—	25.06.1994
73.	ಹುಚ್ಚಾರೆಡ್ಡಿ ಬಸವಂತ ವೆಂಕಟಪ್ಪ	ನೇರ ನೇಮಕಾತಿ	01.06.1959	25.06.1994	—	25.06.1994
74.	ಕೆ. ಕೆಂಚಪ್ಪ	ನೇರ ನೇಮಕಾತಿ	03.04.1963	24.06.1994	—	24.06.1994
75.	ಭಬ್ಲಿ ಮಾಬುಸಾಹೇಬ್	ನೇರ ನೇಮಕಾತಿ	01.01.1960	24.06.1994	—	24.06.1994
76.	ಟಿ.ಎಂ. ನರೇಂದ್ರ	ನೇರ ನೇಮಕಾತಿ	18.03.1960	23.06.1994	—	23.06.1994
77.	ಶಕೀಲ ಗೌಸಾಬ್ ಪೀರಜಾದೆ	ನೇರ ನೇಮಕಾತಿ	15.06.1958	25.06.1994	—	25.06.1994
78.	ರಾಜು ಪೂಜಾರಿ	ನೇರ ನೇಮಕಾತಿ	12.06.1962	25.06.1994	—	25.06.1994
79.	ಕೆ. ನಾಗರಾಜ ಆಚಾರ್	ನೇರ ನೇಮಕಾತಿ	23.07.1961	24.06.1994	—	24.06.1994

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
80.	ಜಿ. ವೆಂಕಟೇಶ್	ನೇರ ನೇಮಕಾತಿ	27.09.1955	24.06.1994	—	24.06.1994
81.	ಬಿ. ಶೇಖರ್‌ಶೆಟ್ಟಿ	ನೇರ ನೇಮಕಾತಿ	17.04.1964	11.02.1998	—	11.02.1998
82.	ಸುರೇಶ್ ಪರ್ವತಪ್ಪ ಹುಬ್ಬಳ್ಳಿ	ನೇರ ನೇಮಕಾತಿ	08.07.1960	09.02.1998	—	09.02.1998
83.	ಹೆಚ್.ಡಿ. ಆನಂದಕುಮಾರ್	ನೇರ ನೇಮಕಾತಿ	13.10.1962	11.02.1998	—	11.02.1998
84.	ಜ್ಯೂಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತ	ನೇರ ನೇಮಕಾತಿ	28.01.1970	09.02.1998	—	09.02.1998
85.	ಟಿ.ಹೆಚ್. ಲೋಲಾಕ್ಷಿ	ನೇರ ನೇಮಕಾತಿ	26.11.1966	06.02.1998	—	06.02.1998
86.	ಗಿರಿಜಾ ಶಿವಪ್ಪ ತಮ್ಮನಾಳ್	ನೇರ ನೇಮಕಾತಿ	01.06.1968	11.02.1998	—	11.02.1998
87.	ಭಟ್ಟ ರಾಜೇಶ್ ವೆಂಕಟ್ರಮಣ	ನೇರ ನೇಮಕಾತಿ	08.05.1968	10.02.1998	—	10.02.1998
88.	ಬಿ. ರಮೇಶ್	ನೇರ ನೇಮಕಾತಿ	22.07.1959	07.02.1998	—	07.02.1998
89.	ಡಿ. ಸುಜಾತ	ನೇರ ನೇಮಕಾತಿ	04.04.1964	09.02.1998	—	09.02.1998
90.	ಶೈಲಾ ಉಮೇಶ್ ಅಂಗಡಿ	ನೇರ ನೇಮಕಾತಿ	21.07.1968	09.02.1998	—	09.02.1998
91.	ಭೋಜಪ್ಪ ಶಿವಲಿಂಗಪ್ಪ ಕೊಗುನವರ್	ನೇರ ನೇಮಕಾತಿ	01.01.1964	09.02.1998	—	09.02.1998
92.	ಯು. ಶ್ರೀನಿವಾಸ ಹೆಗಡೆ	ನೇರ ನೇಮಕಾತಿ	03.08.1958	13.02.1998	—	13.02.1998
93.	ಮುರಳೀಧರ ಕುಲಕರ್ಣಿ	ನೇರ ನೇಮಕಾತಿ	04.03.1963	09.02.1998	—	09.02.1998
94.	ಸಫೀರ್ ಅಹಮದ್	ನೇರ ನೇಮಕಾತಿ	15.04.1959	10.02.1998	—	10.02.1998
95.	ಜಯಶ್ರೀ ಎಸ್. ಶೆಣೈ	ನೇರ ನೇಮಕಾತಿ	27.08.1965	13.02.1998	—	13.02.1998
96.	ಎ.ಎಂ. ಸುರೇಶ್‌ಕುಮಾರ್	ನೇರ ನೇಮಕಾತಿ	22.07.1966	06.02.1998	—	06.02.1998
97.	ಎನ್.ಆರ್. ಗಣೇಶ್‌ಬಾಬು	ನೇರ ನೇಮಕಾತಿ	25.02.1968	05.02.1998	—	05.02.1998
98.	ಹರಿಶ್ಚಂದ್ರ ಉದಿಯಾವರ್	ನೇರ ನೇಮಕಾತಿ	02.05.1965	06.02.1998	—	06.02.1998
99.	ಎಂ.ಎಲ್. ಶೈಲಜಾ	ನೇರ ನೇಮಕಾತಿ	26.06.1963	06.02.1998	—	06.02.1998
100.	ರಾಜಗೀರ್ ಬೀರಪ್ಪ	ನೇರ ನೇಮಕಾತಿ	18.07.1963	06.02.1998	—	06.02.1998
101.	ಹೆಚ್.ವಿ. ಕಾಳಪ್ಪನವರ್	ನೇರ ನೇಮಕಾತಿ	22.07.1959	09.02.1998	—	09.02.1998
102.	ಎಂ. ಚಂದ್ರಪ್ಪ	ನೇರ ನೇಮಕಾತಿ	01.06.1961	11.02.1998	—	11.02.1998
103.	ಬಿ. ರಂಗಸ್ವಾಮಿ	ನೇರ ನೇಮಕಾತಿ	05.06.1963	06.02.1998	—	06.02.1998
104.	ಆರ್. ಮಾರುತಿ	ನೇರ ನೇಮಕಾತಿ	01.06.1954	09.02.1998	—	09.02.1998
105.	ಬಲಭೀಮ	ನೇರ ನೇಮಕಾತಿ	01.06.1960	09.02.1998	—	09.02.1998

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
106.	ಚಿನ್ನವೆಂಕಟರವಣಪ್ಪ	ನೇರ ನೇಮಕಾತಿ	01.06.1967	06.02.1998	—	06.02.1998
107.	ನಾಗರಾಜ	ನೇರ ನೇಮಕಾತಿ	15.05.1957	19.02.1998	—	19.02.1998
108.	ಶಿರೂರ ಸದಾನಂದ ಅಂದಾನಪ್ಪ	ನೇರ ನೇಮಕಾತಿ	01.06.1960	20.01.2000	—	20.01.2000
109.	ಜಯರಾಮಶೆಟ್ಟಿ	ನೇರ ನೇಮಕಾತಿ	22.07.1969	24.01.2000	—	24.01.2000
110.	ದಳವಾಯಿ ಚಕ್ರಪಾಣಿ	ನೇರ ನೇಮಕಾತಿ	20.07.1964	22.01.2000	—	22.01.2000
111.	ಲಕ್ಷ್ಮೀದೇವಿ ಪಾಟೀಲ್	ನೇರ ನೇಮಕಾತಿ	21.06.1967	24.01.2000	—	24.01.2000
112.	ಆರ್.ಎಂ. ಗಂಜಿಗಟ್ಟಿ	ನೇರ ನೇಮಕಾತಿ	20.10.1964	17.05.2004	—	17.05.2004
113.	ಅಮರೇಗೌಡ	ನೇರ ನೇಮಕಾತಿ	01.08.1962	17.05.2004	—	17.05.2004
114.	ತನುಜಾ ಬಾಬುರಾವ್ ಹೊಸಪಟ್ಟಣ	ನೇರ ನೇಮಕಾತಿ	21.06.1969	21.01.2000	—	21.01.2000
115.	ಕೆ.ಎಂ.ಸಿ. ಶಿವಶಂಕರಮೂರ್ತಿ	ನೇರ ನೇಮಕಾತಿ	10.04.1967	24.01.2000	—	24.01.2000
116.	ನಾರಾಯಣ ಶೇರಿಗಾರ್ ಯು.	ನೇರ ನೇಮಕಾತಿ	22.09.1962	21.05.2004	—	21.05.2004
117.	ವೀರೇಶ್ ಜಿ. ಮಾಮನಿ	ನೇರ ನೇಮಕಾತಿ	29.06.1968	24.01.2000	—	24.01.2000
118.	ಕೆ. ಮೋಹನ್‌ಕುಮಾರ್	ನೇರ ನೇಮಕಾತಿ	04.03.1961	17.05.2004	—	17.05.2004
119.	ಬಿ. ರಾಜೇಶ್ವರಿ	ನೇರ ನೇಮಕಾತಿ	02.02.1964	24.01.2000	—	24.01.2000
120.	ಕೆ.ಜಿ. ಕಲ್ಪನಾ	ನೇರ ನೇಮಕಾತಿ	13.01.1961	17.05.2004	—	17.05.2004
121.	ಕಿರಣ್ ಎಸ್. ಪಾಟೀಲ್	ನೇರ ನೇಮಕಾತಿ	01.09.1969	17.05.2004	—	17.05.2004
122.	ಜಿ.ಟಿ. ರಂಗಪ್ಪ	ನೇರ ನೇಮಕಾತಿ	20.09.1961	24.01.2000	—	24.01.2000
123.	ಸುಮಿತ್ರ ಎಂ. ಅಂಚಟಗೇರಿ	ನೇರ ನೇಮಕಾತಿ	06.06.1963	18.05.2004	—	18.05.2004
124.	ಮೋಹನ್ ಶ್ಯಾಮರಾವ್ ಟಂಕಸಾಲಿ	ನೇರ ನೇಮಕಾತಿ	02.09.1959	21.01.2000	—	21.01.2000
125.	ವಾಸಂತಿ ಎಂ. ಅಂಗಡಿ	ನೇರ ನೇಮಕಾತಿ	13.09.1967	17.05.2004	—	17.05.2004
126.	ಎಂ. ಕೃಷ್ಣವೇಣಿ	ನೇರ ನೇಮಕಾತಿ	11.05.1961	20.01.2000	—	20.01.2000
127.	ಆರ್.ಟಿ. ಆಶಾ	ನೇರ ನೇಮಕಾತಿ	10.09.1964	21.01.2000	—	21.01.2000
128.	ವಾರದ ಮಲಕಪ್ಪ	ನೇರ ನೇಮಕಾತಿ	08.07.1960	19.01.2000	—	19.01.2000
129.	ರಾಜೇಸಾಬ್ ಅಮೀನಸಾಬ್ ಬಾರಾವಲಿ	ನೇರ ನೇಮಕಾತಿ	01.02.1968	18.01.2000	—	18.01.2000
130.	ಶರಣಗೌಡ ವಿ. ಪಾಟೀಲ್	ನೇರ ನೇಮಕಾತಿ	01.06.1967	20.05.2004	—	20.05.2004
131.	ಎಂ.ಎನ್. ರಂಜನಾರಾವ್	ನೇರ ನೇಮಕಾತಿ	12.04.1968	19.01.2000	—	19.01.2000

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
132.	ಕೃಷ್ಣ ಜಿ. ದೇಶಭಂಡಾರಿ	ನೇರ ನೇಮಕಾತಿ	01.07.1966	21.01.2000	—	21.01.2000
133.	ಬಿ. ನಾಗಸುಂದ್ರಮ್ಮ	ನೇರ ನೇಮಕಾತಿ	27.02.1962	17.05.2004	—	17.05.2004
134.	ಸವಿತಾ ಎಂ. ಶಿಗ್ಗಿ	ನೇರ ನೇಮಕಾತಿ	02.06.1970	20.05.2004	—	20.05.2004
135.	ಎಂ.ಎನ್. ಉಷಾ	ನೇರ ನೇಮಕಾತಿ	17.07.1969	17.05.2004	—	17.05.2004
136.	ಶಾಂತಿಬಾಯಿ	ನೇರ ನೇಮಕಾತಿ	06.01.1963	21.01.2000	—	21.01.2000
137.	ಸಿದ್ದಾರೂಢ ಮರಿಯಪ್ಪ ಗೆಜ್ಜೆಹಳ್ಳಿ	ನೇರ ನೇಮಕಾತಿ	21.06.1967	20.01.2000	—	20.01.2000
138.	ಟಿ.ಜಿ. ನಾಗರಾಜು	ನೇರ ನೇಮಕಾತಿ	18.02.1970	29.07.2004	—	29.07.2004
139.	ಮಲ್ಲಿಕಾರ್ಜುನ ಜಿ. ಪತ್ತಾರ್	ನೇರ ನೇಮಕಾತಿ	05.02.1963	24.01.2000	—	24.01.2000
140.	ಆರ್. ಶ್ರೀನಿವಾಸರಾಜು	ನೇರ ನೇಮಕಾತಿ	07.01.1962	17.05.2004	—	17.05.2004
141.	ಬಿ. ಗಣೇಶ ನಾಯಕ್	ನೇರ ನೇಮಕಾತಿ	18.06.1965	25.08.2004	—	25.08.2004
142.	ಟಿ.ಬಿ. ಲಕ್ಷ್ಮೀದೇವಿ	ನೇರ ನೇಮಕಾತಿ	20.05.1967	20.01.2000	—	20.01.2000
143.	ಕೆ.ಜೆ. ಮೀನಾಕುಮಾರಿ	ನೇರ ನೇಮಕಾತಿ	19.08.1970	24.01.2000	—	24.01.2000
144.	ಗಣಪತಿ ಕಾಡಪ್ಪ ಮಾಹುರಕರ್	ನೇರ ನೇಮಕಾತಿ	12.06.1965	24.01.2000	—	24.01.2000
145.	ಎಂ.ಬಿ. ಸುಂಕಣ್ಣ	ನೇರ ನೇಮಕಾತಿ	01.05.1968	17.05.2004	—	17.05.2004
146.	ಡಿ. ಸುಮತಿ ಶಾಂತಮೇರಿ	ನೇರ ನೇಮಕಾತಿ	03.12.1967	24.01.2000	—	24.01.2000
147.	ಎನ್.ಬಿ. ಅಲಮೇಲು	ನೇರ ನೇಮಕಾತಿ	31.07.1970	19.01.2000	—	19.01.2000
148.	ಶೈಲಜಾ ಕೃಷ್ಣ ನಾಯಕ್	ನೇರ ನೇಮಕಾತಿ	26.09.1969	24.01.2000	—	24.01.2000
149.	ಸಿಂಗೇಚಾಂಗದೇವ	ನೇರ ನೇಮಕಾತಿ	11.01.1967	17.01.2000	—	17.01.2000
150.	ಎಂ. ಸಾವಿತ್ರಿ	ನೇರ ನೇಮಕಾತಿ	22.05.1958	20.01.2000	—	20.01.2000
151.	ಎಂ.ಎಸ್. ಮಂಜುಳ	ನೇರ ನೇಮಕಾತಿ	15.08.1963	19.01.2000	—	19.01.2000
152.	ಬಿ.ಕೆ. ಕಾಮಾಕ್ಷಿ	ನೇರ ನೇಮಕಾತಿ	13.06.1965	21.01.2000	—	21.01.2000
153.	ಬಿ. ಅರುಣಾಕ್ಷಿ	ನೇರ ನೇಮಕಾತಿ	22.07.1969	17.05.2004	—	17.05.2004
154.	ಡಿ.ಎಂ. ಶೋಭಾ	ನೇರ ನೇಮಕಾತಿ	03.03.1969	13.05.2004	—	13.05.2004
155.	ಕೆ. ಗೋಪಾಲರಾವ್	ನೇರ ನೇಮಕಾತಿ	12.03.1968	08.12.2003	—	08.12.2003
156.	ವಿಜಯೇಂದ್ರ ಗುರುನಾಥ ಹೆಬ್ಸೂರ	ನೇರ ನೇಮಕಾತಿ	18.08.1970	06.12.2003	—	06.12.2003
157.	ಪ್ರಶಾಂತ್ ಎಸ್. ತೋರಗಲ್	ನೇರ ನೇಮಕಾತಿ	01.03.1969	06.12.2003	—	06.12.2003

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠತೆಗೆ ನೈಜವಾದ ಅರ್ಹತಾ ದಿನಾಂಕ
158.	ಬಸವಲಿಂಗಪ್ಪ ಎಸ್. ಪಾಟೀಲ್	ನೇರ ನೇಮಕಾತಿ	01.03.1968	11.12.2003	—	11.12.2003
159.	ಮಹಬೂಬ್ ಐ. ಸಂಗತ್ತಾಲ್	ನೇರ ನೇಮಕಾತಿ	01.06.1964	06.12.2003	—	06.12.2003
160.	ಜೆ. ಶಾಂತರಾಜ್	ನೇರ ನೇಮಕಾತಿ	01.05.1966	06.12.2003	—	06.12.2003
161.	ಬಿ. ಪ್ರಕಾಶ್‌ಚಂದ್ರಶೆಟ್ಟಿ	ನೇರ ನೇಮಕಾತಿ	19.01.1969	06.12.2003	—	06.12.2003
162.	ಎಂ.ಡಿ. ರಘು	ನೇರ ನೇಮಕಾತಿ	16.08.1965	06.12.2003	—	06.12.2003
163.	ಆರ್.ಟಿ. ಅರುಣ	ನೇರ ನೇಮಕಾತಿ	25.06.1968	08.12.2003	—	08.12.2003
164.	ಗಣಪತಿ	ನೇರ ನೇಮಕಾತಿ	18.07.1963	11.12.2003	—	11.12.2003
165.	ಸಿದ್ದಪ್ಪಾ ದುಂಡಪ್ಪ ಕಮತೆ	ನೇರ ನೇಮಕಾತಿ	05.07.1960	05.12.2003	—	05.12.2003
166.	ಕೆ.ಸಿ. ಕಾಳಿಂಗಪ್ಪ	ನೇರ ನೇಮಕಾತಿ	01.06.1960	05.12.2003	—	05.12.2003
167.	ಬಿ.ಎಸ್. ವಾಣಿಶ್ರೀ	ನೇರ ನೇಮಕಾತಿ	25.05.1967	05.12.2003	—	05.12.2003
168.	ಎಸ್.ಟಿ. ಸುಧಾ	ನೇರ ನೇಮಕಾತಿ	01.06.1966	06.12.2003	—	06.12.2003
169.	ರಸಲುಲ್ಲಾ ಅಲಿಯಾಸ್ ಹಾರುನಾ ಪಟೇಲ್	ನೇರ ನೇಮಕಾತಿ	01.06.1961	08.12.2003	—	08.12.2003
170.	ನಾರಾಯಣ ಸಿದ್ದಪ್ಪ ಪೂಜಾರಿ	ನೇರ ನೇಮಕಾತಿ	26.10.1962	08.12.2003	—	08.12.2003
171.	ಹೆಚ್.ಎಸ್. ರವೀಂದ್ರಪ್ಪ	ನೇರ ನೇಮಕಾತಿ	15.06.1964	05.12.2003	—	05.12.2003
172.	ಹೆಚ್.ವಿ. ಕೃಷ್ಣಮೂರ್ತಿ	ನೇರ ನೇಮಕಾತಿ	22.07.1958	09.12.2003	—	09.12.2003
173.	ಅಣ್ಣಪ್ಪಾ ಜಟ್ಟಿ ನಾಯಕ್	ನೇರ ನೇಮಕಾತಿ	01.06.1968	06.12.2003	—	06.12.2003
174.	ಸರೋಜ ಗುರುಬಸಯ್ಯ ಕೂಡಲಗಿ ಮಠ	ನೇರ ನೇಮಕಾತಿ	01.06.1970	06.12.2003	—	06.12.2003
175.	ಜಯಪ್ರಕಾಶ್	ನೇರ ನೇಮಕಾತಿ	23.06.1967	06.12.2003	—	06.12.2003
176.	ಮೌಲಾಸಾಬ ಮಹಮದ್ ಖಾಸಿಂಸಾಬ ದೊಡ್ಡಮನಿ	ನೇರ ನೇಮಕಾತಿ	01.05.1961	06.12.2003	—	06.12.2003
177.	ಬಿ.ಎಂ. ವೀಣಾ	ನೇರ ನೇಮಕಾತಿ	22.07.1968	10.12.2003	—	10.12.2003
178.	ಪಿ.ಟಿ. ಪುಷ್ಪಾ	ನೇರ ನೇಮಕಾತಿ	06.03.1971	10.12.2003	—	10.12.2003
179.	ವಿ.ಡಿ. ದರಭಾರೆ	ನೇರ ನೇಮಕಾತಿ	22.07.1968	06.12.2003	—	06.12.2003
180.	ಎಸ್.ಆರ್. ನರಸಿಂಹಲು	ನೇರ ನೇಮಕಾತಿ	21.06.1967	08.12.2003	—	08.12.2003
181.	ನಾಗಪ್ಪಾ ಸಿ. ನಾಕ್‌ಮನ್	ನೇರ ನೇಮಕಾತಿ	07.09.1967	08.12.2003	—	08.12.2003
182.	ಅಂಬಣ್ಣ ತಿಪ್ಪಣ್ಣ	ನೇರ ನೇಮಕಾತಿ	07.06.1969	06.12.2003	—	06.12.2003
183.	ಎಸ್.ಕೆ. ನಾರಾಯಣಸ್ವಾಮಿ	ನೇರ ನೇಮಕಾತಿ	09.06.1960	06.12.2003	—	06.12.2003

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
184.	ಸೈಯದ್ ಬಲಿಗೂರ್ ರೆಹಮಾನ್	ನೇರ ನೇಮಕಾತಿ	04.09.1976	08.05.2006	—	08.05.2006
185.	ಬಸಲಿಂಗಪ್ಪ ಮುತ್ತಪ್ಪ ಭಿಷ್ಣುಗೊಂಡ	ನೇರ ನೇಮಕಾತಿ	22.07.1970	12.05.2006	—	12.05.2006
186.	ಸುನಂದಾ ಈಶ್ವರಪ್ಪಾ ಮಡಿವಾಳರ	ನೇರ ನೇಮಕಾತಿ	10.06.1965	12.05.2006	—	12.05.2006
187.	ಶೇಖರಪ್ಪಾ ಅಖಿಳಂಡಪ್ಪಾ ಹಳೇಮನಿ	ನೇರ ನೇಮಕಾತಿ	22.06.1961	15.05.2006	—	15.05.2006
188.	ಶರಶ್ವಂದ್ರ ರಾಚಯ್ಯ ಹೊಸಮಠ	ನೇರ ನೇಮಕಾತಿ	02.06.1968	01.06.2006	—	01.06.2006
189.	ರವೀಂದ್ರನಾಥ ಗೋವಿಂದಪ್ಪ ದೇವರೆಡ್ಡಿ	ನೇರ ನೇಮಕಾತಿ	30.04.1974	17.05.2006	—	17.05.2006
190.	ಟಿ.ಸಿ. ನಿರ್ಮಲ್‌ರಾಣಿ	ನೇರ ನೇಮಕಾತಿ	16.12.1971	06.05.2006	—	06.05.2006
191.	ಯಾಸೀನ್ ಅಹಮದ್	ನೇರ ನೇಮಕಾತಿ	01.07.1971	15.05.2006	—	15.05.2006
192.	ಎಸ್. ಮಹದೇವಸ್ವಾಮಿ	ನೇರ ನೇಮಕಾತಿ	01.06.1964	15.05.2006	—	15.05.2006
193.	ಬಿ.ಹೆಚ್. ಭಾಸ್ಕರ್	ನೇರ ನೇಮಕಾತಿ	14.05.1973	11.05.2006	—	11.05.2006
194.	ಪ್ರಭಾಕರರಾವ್	ನೇರ ನೇಮಕಾತಿ	21.07.1973	16.05.2006	—	16.05.2006
195.	ಮಹೇಶ್ ವಿ. ವೈದ್ಯ	ನೇರ ನೇಮಕಾತಿ	06.07.1973	15.05.2006	—	15.05.2006
196.	ಜ್ಯೋತಿ ಪ್ರಮೋದ್‌ನಾಯಕ್	ನೇರ ನೇಮಕಾತಿ	26.03.1970	16.05.2006	—	16.05.2006
197.	ಬಾಲವಾಡಿ ಮಠದ ನಿರಂಜನಮೂರ್ತಿ	ನೇರ ನೇಮಕಾತಿ	20.05.1974	12.05.2006	—	12.05.2006
198.	ದೇವಾನಂದ	ನೇರ ನೇಮಕಾತಿ	14.04.1973	10.05.2006	—	10.05.2006
199.	ಶೇಖರಪ್ಪ	ನೇರ ನೇಮಕಾತಿ	01.06.1973	15.05.2006	—	15.05.2006
200.	ಸಾವಿತ್ರಿ ಸಿದ್ದಯ್ಯ ಘಂಟಿಮಠ	ನೇರ ನೇಮಕಾತಿ	28.10.1971	11.05.2006	—	11.05.2006
201.	ಹಂಪಮ್ಮ ಎಸ್. ಕಲ್ಮಠ	ನೇರ ನೇಮಕಾತಿ	01.06.1973	02.06.2006	—	02.06.2006
202.	ಎಂ. ಸರ್ವಮಂಗಳ	ನೇರ ನೇಮಕಾತಿ	12.12.1970	12.05.2006	—	12.05.2006
203.	ಯಲ್ಲಪ್ಪ ಗಂಗಪ್ಪ ತುಂಗಳ	ನೇರ ನೇಮಕಾತಿ	22.07.1971	15.05.2006	—	15.05.2006
204.	ರಾಜೇಶ್ವರ ಎಸ್. ಶೆಟ್ಟಿ	ನೇರ ನೇಮಕಾತಿ	15.07.1974	15.05.2006	—	15.05.2006
205.	ಸಿ.ಕೆ. ಶ್ರೀವಾಣಿ	ನೇರ ನೇಮಕಾತಿ	23.01.1973	08.05.2006	—	08.05.2006
206.	ಭಾಮಿನಿ	ನೇರ ನೇಮಕಾತಿ	19.07.1972	15.05.2006	—	15.05.2006
207.	ಪಿ.ಕೆ. ಶಕೀಲಾ ಅಬೂಬಕರ್	ನೇರ ನೇಮಕಾತಿ	04.02.1970	08.05.2006	—	08.05.2006
208.	ಎನ್.ಎಂ. ರಮೇಶ್	ನೇರ ನೇಮಕಾತಿ	25.05.1971	11.05.2006	—	11.05.2006
209.	ದೀಪಕ್ ಹುಕುಂಚಂದ್ ಓಸ್ವಾಲ್	ನೇರ ನೇಮಕಾತಿ	01.03.1973	16.05.2006	—	16.05.2006

ಕ್ರ. ಸಂ.	ಅಧಿಕಾರಿಗಳ ಹೆಸರು ಶ್ರೀ/ಶ್ರೀಮತಿ	ನೇರ ನೇಮಕಾತಿ ಮುಂಬಡ್ತಿ ಇತರೆ	ಜನ್ಮ ದಿನಾಂಕ	ಸೇವೆಗೆ ಸೇರಿದ ದಿನಾಂಕ	ನೈಜವಾಗಿ ಮುಂಬಡ್ತಿ ಹೊಂದಿದ ದಿನಾಂಕ	ನೇಮಕಾತಿಗೆ ಜೈಷ್ಠ್ಯತೆಗೆ ನೈಜವಾದ ಅರ್ಹತಾ ದಿನಾಂಕ
210.	ಬಸವನಗೌಡ ವೀರನಗೌಡ ಪಾಟೀಲ	ನೇರ ನೇಮಕಾತಿ	01.06.1966	10.05.2006	—	10.05.2006
211.	ಮಾಸ್ತರ್ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮೀಜಿ	ನೇರ ನೇಮಕಾತಿ	23.05.1973	01.05.2006	—	01.05.2006
212.	ಸುನಿಲ್ ಮಲ್ಲಿಕಾರ್ಜುನ ಹಂಜಿ	ನೇರ ನೇಮಕಾತಿ	10.07.1974	16.05.2006	—	16.05.2006
213.	ಗೊರವರ ಗೀತ ರಾಮಕೃಷ್ಣ	ನೇರ ನೇಮಕಾತಿ	01.06.1974	12.05.2006	—	12.05.2006
214.	ಅನುರೇವು	ನೇರ ನೇಮಕಾತಿ	15.06.1967	11.05.2006	—	11.05.2006
215.	ಜಿ.ಎನ್. ಅರುಣ	ನೇರ ನೇಮಕಾತಿ	30.04.1970	11.05.2006	—	11.05.2006
216.	ಕೆ.ಜಿ. ಅಶ್ವಿನಿ	ನೇರ ನೇಮಕಾತಿ	01.06.1974	11.05.2006	—	11.05.2006
217.	ಎಸ್. ಪುಷ್ಪಲತಾ	ನೇರ ನೇಮಕಾತಿ	20.07.1979	15.05.2006	—	15.05.2006
218.	ಬಾರಕುಲ್ಲಾ ಹುಸೈನಿ	ನೇರ ನೇಮಕಾತಿ	01.07.1963	09.05.2006	—	09.05.2006
219.	ಪ್ರಾಣೇಶ ಭರತನೂರ್	ನೇರ ನೇಮಕಾತಿ	08.08.1970	12.05.2006	—	12.05.2006
220.	ರಾಜಮಹೇಂದ್ರ ಜಿ. ಕಿರಣಗಿ	ನೇರ ನೇಮಕಾತಿ	01.06.1974	11.05.2006	—	11.05.2006
221.	ಯು. ವಿನಯರಾಣಿ	ನೇರ ನೇಮಕಾತಿ	29.09.1975	12.05.2006	—	12.05.2006
222.	ಎಸ್. ರಾಜಣ್ಣ	ನೇರ ನೇಮಕಾತಿ	01.06.1964	11.05.2006	—	11.05.2006
223.	ಹೆಚ್.ಆರ್. ಸತ್ಯವತಿ	ನೇರ ನೇಮಕಾತಿ	22.07.1968	12.05.2006	—	12.05.2006
224.	ಎನ್.ಎಸ್. ಮಲ್ಲಯ್ಯ	ನೇರ ನೇಮಕಾತಿ	02.07.1971	16.05.2006	—	16.05.2006
225.	ಅನಿಲ್‌ಕುಮಾರ್ ಆರ್. ತೊರವಿ	ನೇರ ನೇಮಕಾತಿ	01.07.1967	29.11.2006	—	29.11.2006

ಹೆಚ್.ಕೆ. ನಿಂಗಪ್ಪ
ಸರ್ಕಾರದ ಅಧೀನ ಕಾರ್ಯದರ್ಶಿ,
ಒಳಾಡಳಿತ ಇಲಾಖೆ
(ಪೊಲೀಸ್ ಸೇವೆಗಳು-ಬಿ)

ಬೆಂಗಳೂರು
ದಿನಾಂಕ:06.02.2013